



ಕರ್ನಾಟಕ ಸರ್ಕಾರ

ರಾಜ್ಯ ತರಬೇತಿ ಕಾರ್ಯನೀತಿ

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
ಬೆಂಗಳೂರು

ರಾಜ್ಯ ತರಬೇತಿ ಕಾರ್ಯನೀತಿ

ಕಾರ್ಯಕಾರಿ ಸಾರಾಂಶ:

ಭಾರತ ಸರ್ಕಾರದ ರಾಷ್ಟ್ರೀಯ ತರಬೇತಿ ನೀತಿಯನ್ನು ವಿಶ್ಲೇಷಣೆ ಮಾಡಲಾಯಿತು. ಭಾರತ ಸರ್ಕಾರವು, ರಾಜ್ಯ ತರಬೇತಿ ಕಾರ್ಯನೀತಿಯನ್ನು ರೂಪಿಸಿ ಅನುಷ್ಠಾನಗೊಳಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚಿಸಿರುತ್ತದೆ. ಅದರಂತೆ ಕನಾರಿಕ ಸರ್ಕಾರವು ತನ್ನ ಆದೇಶ ಸಂಖ್ಯೆ ಡಿಪಿಎರ್ ಲ್ಯಾ, ಕೆಟಿಪಿ ೨೦೦೯, ದಿನಾಂಕ ೧೦.೧೦.೨೦೧೦ ಮೂಲಕ ೒೦೮ ಕೇಂದ್ರ ತಂಡವನ್ನು (ಕೋರ್ ಗ್ರೂಪ್) ರಚಿಸಿತು. ಸದರಿ ಕೇಂದ್ರ ತಂಡವು ಸಭೆಯನ್ನು ನಡೆಸಿ ಚರ್ಚಿಸಿದ ನಂತರ ಸರ್ಕಾರಕ್ಕೆ ಸಲ್ಲಿಸುವುದಕ್ಕಾಗಿ ೒೦೮ ಕರಡನ್ನು ಅಂತಿಮವಾಗಿ ರೂಪಿಸಿತು.

ಈ ಕಾರ್ಯನೀತಿಯಲ್ಲಿ ನೌಕರರಿಗೆ ಅವರ ವೃತ್ತೀಯ ಬದುಕಿನ ಕ್ರಮಬದ್ಧವಾದ ಕಾಲಾವಧಿಯಲ್ಲಿ ಉತ್ತಮ ಗುಣಮಟ್ಟದ ತರಬೇತಿಯನ್ನು ನೀಡುವುದಕ್ಕಾಗಿ ಅವಕಾಶ ಕಲ್ಪಿಸುತ್ತದೆ. ಈ ಕಾರ್ಯನೀತಿಯು ಎಲ್ಲರಿಗೂ ತರಬೇತಿಯನ್ನು ನೀಡಲು ಶಿಫಾರಸು ಮಾಡುತ್ತದೆ. ಇದು, ಅವಶ್ಯಕತೆ ಆಧಾರಿತ ತರಬೇತಿ ಮತ್ತು ಕಲಿಕೆಯನ್ನು ಅಳವಡಿಸಿಕೊಳ್ಳುವಂತೆ ಸೂಚಿಸುತ್ತದೆ. ಇದು ಸರ್ಕಾರದ ಪ್ರತಿ ಹಂತದಲ್ಲಿ ಕಾರ್ಯದಕ್ಕಾಗಿ ಹಾಗೂ ಕೌಶಲಗಳನ್ನು ಹೆಚ್ಚಿಸಿಕೊಳ್ಳಲು ಶಿಫಾರಸು...ಹೂಡುತ್ತದೆ. ಈ ಕಾರ್ಯನೀತಿಯಲ್ಲಿ, ಪ್ರಾರಂಭಿಕ ಹಂತದಲ್ಲಿಯೇ ಕಡ್ಡಾಯವಾಗಿ ತರಬೇತಿಯನ್ನು ನೀಡುವುದರ ಬಗ್ಗೆ ಆಲೋಚಿಸಲಾಗಿರುತ್ತದೆ. ಪ್ರತಿಯೊಬ್ಬ ಅಧಿಕಾರಿ/ ನೌಕರನು ತನ್ನ ವೃತ್ತೀರು ಬದುಕಿನಲ್ಲಿ ಕೆಂಪು ಮೂರು ತರಬೇತಿ ಕಾರ್ಯಕ್ರಮಗಳನ್ನು ಪಡೆದುಕೊಳ್ಳಬೇಕು. ಪ್ರತಿಯೊಂದು ಇಲಾಖೆಯ, ನೌಕರರ ಪ್ರತಿಯೊಂದು ಹಂತ/ ಪ್ರವರ್ಗಕ್ಕೆ “ಕಾರ್ಯದಕ್ಕಾಗಿ”ಯನ್ನು (ನಿರ್ವಹಣಾ ಮತ್ತು ವೃತ್ತಿಪರ) ಗುರುತಿಸುವಂತೆ ಸಲಹೆ ಮಾಡಲಾಗಿದೆ. ಈ “ಕಾರ್ಯದಕ್ಕಾಗಿ ಬೆಳವಣಿಗೆ”ಯನ್ನು ಪ್ರತಿಯೊಂದು ಇಲಾಖೆಯ ಕಾರ್ಯನಿರ್ವಹಣೆಯನ್ನಾಗಿ ಸಂಯೋಜಿಸಬಹುದಾಗಿದೆ. ಪ್ರತಿಯೊಂದು ಇಲಾಖೆಯ ಸ್ವತಃ ತನ್ನ ವ್ಯವಸ್ಥೆಯ ಅಗತ್ಯತೆಯನ್ನು ಗುರುತಿಸಿಕೊಳ್ಳಬಹುದಾಗಿದೆ. ೒೦೮ ಇಲಾಖೆಯ, “ಕಾರ್ಯದಕ್ಕಾಗಿ ತರಬೇತಿ ಮತ್ತು ಕಾರ್ಯದಕ್ಕಾಗಿ ಬೆಳವಣಿಗೆ” ಆಧಾರದ ಮೇಲೆ, ಕಾರ್ಯನಿರ್ವಹಣೆಯ ಮೇಲ್ವಿಚಾರಣೆ ಹಾಗೂ ಮೇಲ್ವಿಚಾರಣೆಯನ್ನಾಗಿ ದತ್ತಸಂಚಯವನ್ನು ಸಹ (ಹೆಚ್.ಆರ್.ಎಂ.ಎಸ್ ಆಧರಿಸಿ) ನಿರ್ವಹಿಸಬಹುದಾಗಿರುತ್ತದೆ. ಈ ತರಬೇತಿಯನ್ನು ರಾಜ್ಯ ತರಬೇತಿ ಸಂಸ್ಥೆಗಳು, ಸರ್ಕಾರೇತರ ಸಂಘಸಂಸ್ಥೆಗಳು, ಖಾಸಗಿ ತರಬೇತಿ ಸಂಸ್ಥೆಗಳು (ನಿರ್ದಿಷ್ಟವಾಗಿ ಈ ಉದ್ದೇಶಕ್ಕಾಗಿಯೇ ಗುರುತಿಸಲಾದ) ಮತ್ತು ಪರಿಣತರ ಮೂಲಕ ನಿಡಬಹುದಾಗಿರುತ್ತದೆ. ಇದರಲ್ಲಿ ಸ್ಯಾಟ್‌ಕಾಮ್ (SATCOM), ಇ-ಕಲಿಕೆ, ದೂರಕ್ಕಣಿಕೆಯಿಂಧ ನವನೆರ್ವೀನ ತರಬೇತಿ ವಿಧಾನಗಳನ್ನು ಸೇರಿಸಲಾಗಿದೆ. ಆಡಳಿತ ತರಬೇತಿ ಸಂಸ್ಥೆಯ ತರಬೇತಿಗಾಗಿ ಹಾಗೂ ಸರ್ಕಾರದ ತರಬೇತಿ ಸಮಾಲೋಚಕನಂತೆ ನೋಡಲ್ ವಿಜ್ಞಿಯಾಗಿ ಕಾರ್ಯನಿರ್ವಹಿಸಬಹುದಾಗಿದೆ. ರಾಜ್ಯದಲ್ಲಿ ಸುಮರು ೨೦೦ ತರಬೇತಿ ಸಂಸ್ಥೆಗಳಿವೆ. ಎಲ್ಲ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದ ಚುನಾಯಿತ ಪ್ರತಿನಿಧಿಗಳಿಗೆ ತರಬೇತಿ ನೀಡುವಂತೆ ಸಲಹೆ ಮಾಡಲಾಗಿದೆ. ಪ್ರತಿಯೊಂದು ಇಲಾಖೆಯಲ್ಲಿನ ತರಬೇತಿ ವ್ಯವಸ್ಥಾಪಕರು/ ಮಾನವಸಂಪನ್ಮೂಲ (ಹೆಚ್.ಆರ್) ವ್ಯವಸ್ಥಾಪಕರ ಪಾತ್ರ ಮತ್ತು ಹೊಣೆಗಾರಿಕೆಯನ್ನು ನಮೂದಿಸಲಾಗಿದೆ.

ತೀವ್ರವಾದ ತರಬೇತಿಗಾಗಿ ಈ ಮುಂದಿನ ಕ್ಷೇತ್ರಗಳನ್ನು ಸೂಚಿಸಲಾಗಿದೆ, ಅವುಗಳೆಂದರೆ, ಮಾಹಿತಿ ತಂತ್ರಜ್ಞಾನ, ವಿಕೇಂದ್ರಿಕ್ಷಿತ ಯೋಜನೆ ಮತ್ತು ಅಭಿವೃದ್ಧಿ, ಯೋಜನೆಯನ್ನು ರೂಪಿಸುವುದು ಮತ್ತು ಮೇಲ್ವಿಚಾರಣೆ, ಸಾರ್ವಜನಿಕ ನೀತಿ, ಸರ್ಕಾರ ಮತ್ತು ಸಾರ್ವಜನಿಕ ಖಾಸಗಿ ಸಹಭಾಗಿತ್ವದಲ್ಲಿ ಉತ್ತೇಜನ ಮತ್ತು ಪಾರದರ್ಶಕತೆ ಹಾಗೂ ಉತ್ತಮ ಮಾನವಸಂಪನ್ಮೂಲ ಅಭಿವೃದ್ಧಿಗಾಗಿ ಮಧ್ಯಸ್ಥಕೆ ವಹಿಸುವ ಸಾಮರ್ಥ್ಯವನ್ನು ಹೊಂದಿರುವ ಆರೋಗ್ಯ, ಕಂದಾಯ, ಶಿಕ್ಷಣ, ಗ್ರಾಮೀಣ ಮತ್ತು ನಗರಾಭಿವೃದ್ಧಿ, ಕೈಗಳು, ಮೊಲೀಸ್ ಇಲಾಖೆಗಳನ್ನು ಗುರುತಿಸಲಾಗಿದೆ.

ವಿಷಯಾನುಕ್ರಮಣಿಕೆ

ಕ್ರ. ನಂ.	ಅಧ್ಯಾಯಗಳು	ಪುಟ ಸಂಖ್ಯೆ
I	1.1 ಪೀಠಿಕೆ 1.6 ದೃಷ್ಟಿಕೋನ 1.8 ಧೈರ್ಯದ್ವೀಶ 1.9 ಮಾರ್ಗದರಶಿಕ ತತ್ವಗಳು 1.13 ರಾಜ್ಯ ತರಬೇತಿ ಕಾರ್ಯನೀತಿಯ ಉದ್ದೇಶಗಳು 1.14 ರಾಜ್ಯ ತರಬೇತಿ ಪರಿಷತ್ತು 1.17 ಉನ್ನತಾಧಿಕಾರದ ಸಮನ್ವಯ ಸಮಿತಿ 1.19 ಸರ್ಕಾರಿ ನೌಕರಿಗೆ ತರಬೇತಿ ನೀಡುವ ಉದ್ದೇಶಗಳು	1 2 2 2 2 3 4 5
II	ತರಬೇತಿ ಕಾರ್ಯತಂತ್ರ	5
III	ಚುನಾಯಿತ ಪ್ರತಿನಿಧಿಗಳಿಗೆ ತರಬೇತಿ	14
IV	ತರಬೇತಿ ಸಂಸ್ಥಾನಗಳ ಪಾತ್ರ	15
V	ವೃತ್ತಿಜೀವನ ಪ್ರಗತಿ	16
VI	ಸರ್ವಾಲೋಚನೆ	16
VII	ಮುಕ್ತಾಯ ಅನುಬಂಧ - 1 ಅನುಬಂಧ - 2 ಅನುಬಂಧ - 3 ಅನುಬಂಧ - 4	16 17 18 20 21

1. ಪೀಠಿಕೆ

1.1 ಸರ್ಕಾರವು ಅಭಿವೃದ್ಧಿ ಮತ್ತು ಕಲ್ಯಾಣ ಕ್ಷೇತ್ರದಲ್ಲಿ ವ್ಯಾಪಕವಾದ ರಚನ್ಯಾತ್ಮಕ ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿದೆ. ಸರ್ಕಾರದ ಯೋಜನೆಗಳು ಮತ್ತು ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು, ಆಯವ್ಯಯ ಸಿದ್ಧಪಡಿಸುವುದು, ಕಾರ್ಯಕ್ರಮಗಳ ಮೇಲ್ಮೈಕಾರಣ ಮಾಡುವುದು ಮತ್ತು ಜನರೂಂದಿಗೆ ಸಂಹನ ಮಾಡುವ ಮೂಲಕ ಸರ್ಕಾರ ನೋಕರರು, ಜನರ ಜೀವನದ ಮೇಲೆ ಪರಿಣಾಮ ಉಂಟು ಮಾಡುವ ಅವಕಾಶ ಹೊಂದಿದ್ದಾರೆ. ಈ ನಿಟ್ಟಿನಲ್ಲಿ ಅವರ ಸಾಧನೆಯು, ಅವರು ತಮ್ಮ ವೃತ್ತಿಯನ್ನು ಅಭಿವೃದ್ಧಿ ಪ್ರೇರಿತ ದೃಷ್ಟಿಕೋನವನ್ನಿಟ್ಟುಕೊಂಡು ಎಷ್ಟು ಪರಿಣಾಮಕಾರಿಯಾಗಿ ನಿರ್ವಹಿಸುತ್ತಿದ್ದಾರೆ ಎನ್ನುವ ಅಂಶದ ಮೇಲೆ ಅವಲಂಬಿತವಾಗಿದೆ. ಇಂತಹ ಮಹತ್ ಕಾರ್ಯವನ್ನು ಈಡೇರಿಸಲು ಆಡಳಿತ ವ್ಯವಸ್ಥೆಯನ್ನು ಒಂದು ಸಾಧ್ಯವಾಗಿ ಮಾಡುವಲ್ಲಿ ತರಬೇತಿಯ ಗಣನೀಯವಾಗಿ ನೇರವಾಗುತ್ತದೆ.

1.2 ಭಾರತ ಸರ್ಕಾರದ ರಾಷ್ಟ್ರೀಯ ತರಬೇತಿ ನೀತಿಯು 1996ರಲ್ಲಿ ಪ್ರಾರಂಭವಾಯಿತು. ತರಬೇತಿ ನೀಡುವ ಕುರಿತಂತೆ ರಾಜ್ಯಗಳ ಬದ್ಧತೆ, ತರಬೇತಿಯ ಉದ್ದೇಶ, ಕಾರ್ಯತಂತ್ರ, ವಿಷಯಗಳು ಮತ್ತು ತರಬೇತಿ ಕ್ಷೇತ್ರದಲ್ಲಿ ಅನುಸರಿಸಬೇಕಾದ ವಿಧಾನಗಳನ್ನು ವಿವರವಾಗಿ ಸ್ವಷ್ಟಪಡಿಸುವ ತರಬೇತಿ ನೀತಿಗೆ ಸಂಬಂಧಿಸಿದ ದಾಖಲೆಯೊಂದನ್ನು ರಾಷ್ಟ್ರೀಯ ತರಬೇತಿ-ನೀತಿಯ ಮಾದರಿಯಲ್ಲಿ ರೂಪಿಸುವಂತೆ ರಾಜ್ಯ ಸರ್ಕಾರಗಳನ್ನು ಕೇಳಿಕೊಳ್ಳಲಾಯಿತು. ರಾಜ್ಯಗಳು ನಿರ್ದಿಷ್ಟ ನೀತಿ ನಿರೂಪಣೆಯನ್ನು ಒಳಗೊಂಡಿರುವ ದಾಖಲೆಯನ್ನು ಹೊಂದುವ ಮಹತ್ವವೇನಂದರೆ ಅದು ಸರ್ಕಾರಗಳಲ್ಲಿ ಬದಲಾವಣೆಯಾದರೂ ಸ್ಥಿರವಾದ ತರಬೇತಿ ಧೋರಣೆಯನ್ನು ಉಳಿಸಿಕೊಂಡು, ಅದನ್ನು ಕಾರ್ಯರೂಪಕ್ಕೆ ತರುವುದನ್ನು ಖಾತರಿಪಡಿಸಲು ಸಾಧ್ಯವಾಗುತ್ತದೆ ಎಂಬುದಾಗಿವೆ.

1.3 ಸರಕಾರಿ ಇಲಾಖೆಗಳ / ನೋಕರರ, ಬದಲಾಗುತ್ತಿರುವ ಅವಶ್ಯಕತೆಗಳಿಗೆ ಸ್ವಂದಿಸಿ ಸರ್ಕಾರಿತರವಾಗಿ ಪ್ರತಿಕ್ರಿಯಿಸುವುದು ತರಬೇತಿ ನೀತಿಯ ಗುರಿಯಾಗಿರಬೇಕು. 1.1

1.4 ಅವಶ್ಯಕತೆ:

ಸೇವೆಗಳನ್ನು ಒದಗಿಸುವ ನಿಟ್ಟಿನಲ್ಲಿ ಸರಕಾರದ ಪಾತ್ರದಲ್ಲಿ ಮಹತ್ತರ ಬದಲಾವಣೆಯಾಗಿದೆ. ಪರಿಣಾಮಕಾರಿಯಾಗಿ ಸೇವೆಗಳನ್ನು ಒದಗಿಸುವ ಸಹಭಾಗಿತ್ವ ವಿಧಾನಕ್ಕೆ ಒತ್ತು ನೀಡಲಾಗುತ್ತಿದೆ. ಜನತೆಯ ಕೂಡಾ ಸಂದರ್ಶಿಲವಾದ ಜವಾಬ್ದಾರಿಯತ್ವ ಸರಕಾರವನ್ನು ನಿರೀಕ್ಷಿಸುತ್ತಿದೆ. ವಿವಿಧ ಪಾಲುಗಾರರು ಸಮಾಲೋಚನೆಯಲ್ಲಿ ಭಾಗವಹಿಸುವ ಮೂಲಕ ಸೂಕ್ತ ನಿರ್ಧಾರಗಳನ್ನು ತೆಗೆದುಕೊಳ್ಳಲು ಸಾಧ್ಯವಾಗುವಂತೆ ಮಾಡಲಾಗುತ್ತಿದೆ. ಸರಕಾರದ ಬಹು ದೊಡ್ಡ ಕಾರ್ಯಪಡೆಯಾಗಿರುವ ಸರಕಾರಿ ನೋಕರರು ಮೇಲಿನ ಬದಲಾವಣೆಗೆ ಹೊಂದಿಕೊಳ್ಳಲು ಸಾಧ್ಯವಾಗುವಂತೆ ಅವರ ಜ್ಞಾನ, ಕೌಶಲ್ಯ ಮತ್ತು ಮನೋಭಾವದಲ್ಲಿ ಬದಲಾವಣೆ ಆಗಲೇಬೇಕಾದ ಅವಶ್ಯಕತೆ ಇದೆ. ಇದು ರಾಜ್ಯ ತರಬೇತಿ ನೀತಿಯ ಅವಶ್ಯಕತೆಯನ್ನು ಒತ್ತಿ ಹೇಳುತ್ತದೆ.

1.5 ಹೆಚ್ಚುತ್ತಿರುವ ತರಬೇತಿ ಅವಶ್ಯಕತೆಯನ್ನು ಗಣನೆಗೆ ತೆಗೆದುಹೊಂಡು ಎಲ್ಲ ಹಂತೆಡು ಅಧಿಕಾರಿಗಳಿಗೆ/ಸಂಬಂಧಿಸಬೇಕಾದ ಮತ್ತು ನೋಕರಿಗೆ ತರಬೇತಿಯನ್ನು ವ್ಯವಸ್ಥೆಗೊಳಿಸುವುದು ಸರಕಾರದ ಮುಂದಿರುವ ಸವಾಲಾಗಿದೆ. ಈ ಸವಾಲನ್ನು ಈಡೇರಿಸುವ ಯಂತರೆ ಪ್ರತಿಕ್ರಿಯಾರ್ಥಿಗಳ ಇಚ್ಛೆಗೆ ಮತ್ತು ಅವಶ್ಯಕತೆಗಳ ನಡುವಿನ ವ್ಯತ್ಯಾಸಗಳನ್ನು ಪರಿಗಣಿಸಬೇಕು.

- ದೃಷ್ಟಿಕೋನ:** ಹುಣಿಸಿರುವಂತಹ ಇಲ್ಲಿ ಕಡತಾಚಳದ ಪ್ರಮುಖ ರೂಪ ಬ್ರಹ್ಮಾಂಡ ದ್ವಿತೀಯ ಅಗ್ರಣಿಯಾಗಿರುತ್ತದೆ. ಇದು ಈಗಂಟಕಾಲಿನಲ್ಲಿ ಪ್ರಾಚೀನ ಗಣರಾಜ್ಯಗಳ ಸಾಮ್ರಾಜ್ಯ ಮತ್ತು ಪಾಶ್ಚಾತ್ಯಕ ವಿಜಯಗಳ ಸ್ಥಾಪನೆಯನ್ನಾಗಿದೆ. ಇದು ಬ್ರಹ್ಮಾಂಡದ ಪ್ರಮುಖ ಭಾಗವಿಗಳಾಗಿ ಉತ್ತರ ಮತ್ತು ದಕ್ಷಿಣ ರಾಷ್ಟ್ರಗಳನ್ನು ಒಳಗೊಂಡಿರುತ್ತದೆ. ಅವರ ಕೆಂಪು ನ್ಯಾಯ ಮತ್ತು ಧರ್ಮಗಳ ವಿಷಯಗಳಲ್ಲಿ ಏಕೀಕರಣ ಮತ್ತು ಗ್ರಂಥಗಳ ಪರಿಷಾಂಗದಲ್ಲಿ ಪ್ರಾಚೀನ ಸಾಹಿತ್ಯ ಮತ್ತು ಕಲಾ ವಿಷಯಗಳನ್ನು ಒಳಗೊಂಡಿರುತ್ತದೆ.
- 1.6 “ಜಾಣಿಸಿ” ಉನ್ನತೀಕರಣ, ಕೌಶಲ್ಯಾಗಳ ಅಭಿವೃದ್ಧಿ, ಮತ್ತು ಸೇವೆಗಳ ಮೂರ್ಚೆಯಲ್ಲಿ ದಕ್ಷತೆ ಮತ್ತು ಉತ್ತಮ ಪರಿಣಾಮವನ್ನು ತರುವುದು.
- 1.7 ಸರಕಾರ ಸಿಬ್ಬಂದಿಗಳ ಭಾಗವಹಿಸುವಿಕೆಯನ್ನು ಉತ್ತಮಪಡಿಸುವ ಮೂಲಕ ಅಧಿಕರಣ ಎಲ್ಲಾ ಹಂತಗಳಲ್ಲಿ ಅವರ ಕರ್ತವ್ಯ ಪ್ರಜ್ಞಾಯನ್ನು ಹೆಚ್ಚಿಸಲು ಸಾಮಾನ್ಯಭಿವೃದ್ಧಿ ಮಾಡುವುದು.

ಧ್ಯೇಯೋದೇಶ:

- 1.8 ಸರ್ಕಾರಿ ನೌಕರರಲ್ಲಿ ಅಂತರ್ಗತವಾಗಿರುವ “ಸರ್ಕಾರಿ ಸೇವೆ” ಯಾವ ಪರಿಕಲ್ಪನೆಯನ್ನು ‘ಸಾರ್ವಜನಿಕ ಸೇವೆಗೆ’ ಪರಿವರ್ತಿಸುವುದು.
- ಮಾರ್ಗದರ್ಶಕ ತತ್ವಗಳು:** ಉದ್ದೇಶಿತ ಯಾರ್ಥಿಕ ಕಾರ್ಯಕ್ರಮ ಮತ್ತು ಕಾರ್ಯವಿಧಾನದ ಪ್ರಮುಖ ಕುರಿತು ಬಂಧಿಸಿರುವ ವಿಷಯಗಳ ಜ್ಞಾನದ ಕ್ಷಿರ್ದೇಶ ದರ್ಶಿಸಿರುತ್ತದೆ. ಇಲ್ಲಾ ಹಂತದ ಸರ್ಕಾರದ ಸಿಬ್ಬಂದಿಗಳಲ್ಲಿ ನಿರಂತರ ಕೌಶಲ್ಯಾಭಿವೃದ್ಧಿಪಡಿಸುವ ಕುರಿತು ತರಬೇತಿ ನೀಡಿಯು ಚಿಂತನೆ ನಡೆಸುತ್ತಿದೆ. ಸರ್ಕಾರಿ ಸೇವೆಯಲ್ಲಿ ಕಾರ್ಯ ನಿರ್ವಹಣೆಯನ್ನು ಅಭಿವೃದ್ಧಿಪಡಿಸಲು ಅವರಿಗೆ ಕಾಲಕಾಲಕ್ಕೆ ಅಗತ್ಯವಿರುವ ತರಬೇತಿಗಳನ್ನು ನೀಡುವುದು ಅವಶ್ಯಕ ಮತ್ತು ಅಪೇಕ್ಷಣೆಯವಾಗಿದೆ.
- 1.9 ಎಲ್ಲಾ ಹಂತದ ಸರ್ಕಾರದ ಸಿಬ್ಬಂದಿಗಳಲ್ಲಿ ನಿರಂತರ ಕೌಶಲ್ಯಾಭಿವೃದ್ಧಿಪಡಿಸಲು ಅವರಿಗೆ ಕಾಲಕಾಲಕ್ಕೆ ನೀಡಬೇಕಾಗಿದೆ. ಸರ್ಕಾರಿ ಸೇವೆಯಲ್ಲಿ ಕಾರ್ಯ ನಿರ್ವಹಣೆಯನ್ನು ಅಭಿವೃದ್ಧಿಪಡಿಸಲು ಅವರಿಗೆ ಕಾಲಕಾಲಕ್ಕೆ ಅಗತ್ಯವಿರುವ ತರಬೇತಿಗಳನ್ನು ನೀಡುವುದು ಅವಶ್ಯಕ ಮತ್ತು ಅಪೇಕ್ಷಣೆಯವಾಗಿದೆ.
- 1.10 ತರಬೇತಿಗಳನ್ನು ಸರಬರಾಜು ಆಧಾರಿತ ಪದ್ಧತಿಯಿಂದ ಅವಶ್ಯಕತೆ ಆಧಾರಿತ ತರಬೇತಿ ಮತ್ತು ಕಲಿಕೆಯ ವ್ಯವಸ್ಥೆಗೆ ಬದಲಾಯಿಸುವ ಕಾರ್ಯ ಅಗಬೇಕಾಗಿದೆ.
- 1.11 ಸರ್ಕಾರದ ಪ್ರತಿಯೊಂದು ಹಂತದಲ್ಲಿ ಕೌಶಲ್ಯ ಮತ್ತು ದಕ್ಷತೆಯನ್ನು ತರುವ ನಿಟಿನಲ್ಲಿ ಸಿಬ್ಬಂದಿಗಳ ಸೇವೆಗೆ ಸೇರುವ ಪ್ರಾಥಮಿಕ ಹಂತದಿಂದ ಆರಂಭಿಸಿ, ಅವರ ಮುಂದಿನ ಸೇವಾವಧಿಯಲ್ಲಿ ಕಾಲಕಾಲಕ್ಕೆ ತರಬೇತಿಗಳನ್ನು ನೀಡಬೇಕಾಗಿದೆ.
- 1.12 ಇದರಿಂದ ಸಾರ್ವಜನಿಕ ಸೇವೆಗಳ ಮೂರ್ಚೆಯಲ್ಲಿ ಸುಧಾರಣೆ ಮತ್ತು ಗುಣಾತ್ಮಕ ಆದಳಿತವನ್ನು ಒಳಗೊಂಡಿರುತ್ತದೆ. ನಿರೀಕ್ಷಿಸಬಹುದು.
- ರಾಜ್ಯ ತರಬೇತಿ ನೀಡಿಸಿ ಉದ್ದೇಶಗಳು:** ಈ ಧ್ಯೇಯೋದೇಶ ಮತ್ತು ಧ್ಯಾಯಿಕತ್ವದಾದ್ಯಾಯ ಸ್ವಾಂತ್ರ್ಯದಾರ ಮತ್ತು ವಿರುದ್ಧದಾರರಿಗೆ ಬ್ರಹ್ಮಾಂಡದ ಅಂತರ್ದಾರ್ಥಿಗಳ ಪ್ರಯತ್ನ ಮತ್ತು ನಿರೀಕ್ಷಣೆಯನ್ನು ಆಗತ್ಯವಿರುವ ವ್ಯತ್ಯಿಯ ಜ್ಞಾನ ಮತ್ತು ನೈಮಣ್ಯತೆಯನ್ನು ತರಬೇತಿಯಿಂದ ಉದಾಹರಿಸುವುದು.
- 1.13
- ಎಲ್ಲಾ ಸರ್ಕಾರಿ ಅಧಿಕಾರಿ / ಸಿಬ್ಬಂದಿಯವರಿಗೂ ತರಬೇತಿ ನೀಡುವುದು

- ಸರ್ಕಾರಿ ಸಿಬ್ಬಂದಿಗಳ ದಕ್ಷತೆಯನ್ನು ಅಭಿವೃದ್ಧಿಪಡಿಸುವುದು
- ವ್ಯಕ್ತಿಗಳ ಮತ್ತು ಸಂಸ್ಥೆಗಳ ಅತ್ಯುತ್ತಮವಾಗಿ ಕಾರ್ಯ ನಿರ್ವಹಣೆಯಲ್ಲಿ ಅಗತ್ಯವಿರುವ ವ್ಯತ್ಯಿಯ ಜ್ಞಾನ ಮತ್ತು ನೈಮಣ್ಯತೆಯನ್ನು ತರಬೇತಿಯಿಂದ ಹಚ್ಚಿಸುವುದು.
- ವ್ಯತ್ಯಿಯ ಅಗತ್ಯತೆಗಳನ್ನು ಹಾಗೂ ಕಾರ್ಯ ನಿರ್ವಹಣೆಯ ಸುತ್ತಿರುವ ಸ್ಥಳದ ಸಾಮಾಜಿಕ - ಆಧಿಕ ಮತ್ತು ರಾಜಕೀಯ ಪರಿಸರದ ಸೂಕ್ಷ್ಮತೆಯನ್ನು ಚೆನ್ನಾಗಿ ಅರಿತುಕೊಳ್ಳಲು ಉತ್ತೇಜನ ನೀಡುವುದು ಮತ್ತು ದೃಷ್ಟಿಕೋನವನ್ನು ಸರಿಯಾದ ರೀತಿಗೆ ಹೊಂದಿಸಿಕೊಳ್ಳಲು ವ್ಯವಸ್ಥೆಗಳನ್ನು ಪ್ರಾರ್ಥಿಸುವುದು.

- ತರಬೇತಿ ಸಂಸ್ಥೆಗಳ ಮೂಲಭೂತ ಸೌಲಭ್ಯಗಳನ್ನು ಬಲಪಡಿಸುವುದು ಮತ್ತು ಬೋಧಕ ವರ್ಗದವರ ಜ್ಞಾನ ಮತ್ತು ಕೌಶಲ್ಯಾಭಿವೃದ್ಧಿ.
- ಬದಲಾವಣೆಯ ನಿರ್ವಹಣೆ ಹಾಗೂ ಮುಂದಾಳತ್ತೆ.

ರಾಜ್ಯ ತರಬೇತಿ ಪರಿಷತ್ತು:

1.14. ರಾಜ್ಯ ಸರ್ಕಾರದ ಪ್ರತಿನಿಧಿಗಳು, ಪ್ರಮುಖ ಸಚಿವ ಖಾತೆಗಳ ಮುಖ್ಯಸ್ಥರು ಹಾಗೂ ಸರ್ಕಾರದ ಇತರ ಪ್ರಮುಖ ಕಾರ್ಯ ಸಂಸ್ಥೆಗಳು, ಪ್ರಮುಖ ತರಬೇತಿ ಸಂಸ್ಥೆಗಳು ಹಾಗೂ ಸರ್ಕಾರದ ಅಧಿವಾ ಹೋರಿಗಿನ ಸಂಸ್ಥೆಗಳ ಹಾಗೂ ಸುಪ್ರಸಿದ್ಧ ಸಂಸ್ಥೆಯ ತಜ್ಞರನ್ನೊಳಗೊಂಡ ಕನಾರ್ಟಿಕ ಸರ್ಕಾರದ ಮುಖ್ಯ ಕಾರ್ಯದರ್ಶಿಯವರು ಮುಖ್ಯಸ್ಥರಾಗಿರುವ ರಾಜ್ಯ ತರಬೇತಿ ಪರಿಷತ್ತು ಇರತಕ್ಕದ್ದು.

1.15. ಕನಾರ್ಟಿಕ ರಾಜ್ಯ ತರಬೇತಿ ಪರಿಷತ್ತಿನ ದಱನೆ:

ಮುಖ್ಯ ಕಾರ್ಯದರ್ಶಿಗಳು

ಅಧ್ಯಕ್ಷರು

1. ಅಪರ ಮುಖ್ಯ ಕಾರ್ಯದರ್ಶಿಗಳು
2. ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಅಭಿವೃದ್ಧಿ ಆಯುಕ್ತರು
3. ಪ್ರಥಾನ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ
4. ಪ್ರಥಾನ ಕಾರ್ಯದರ್ಶಿಗಳು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರೆ ರಾಜ್ಯ ಇಲಾಖೆ
5. ಪ್ರಥಾನ ಕಾರ್ಯದರ್ಶಿಗಳು, ಯೋಜನಾ ಇಲಾಖೆ
6. ಮಹಾ ನಿರ್ದೇಶಕರು, ಆಡಳಿತ ತರಬೇತಿ ಸಂಸ್ಥೆ, ಮೈಸೂರು
7. ಪ್ರಥಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ
8. ನಿರ್ದೇಶಕರು, ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ ಸಂಸ್ಥೆ, ಬೆಂಗಳೂರು
9. ನಿರ್ದೇಶಕರು, ಇಂಡಿಯನ್ ಇನ್‌ಟ್ರಾಟ್ ಆಫ್ ಮ್ಯಾನೇಜ್‌ಮೆಂಟ್, ಬೆಂಗಳೂರು
10. ಅಧ್ಯಕ್ಷರು, ಇಂಡಿಯನ್ ಇನ್‌ಟ್ರಾಟ್ ಆಫ್ ಪೆಟ್ರೋಲಿಯಂ ಅಡ್ವಿನಿಸ್‌ಎಂಬೆಂದು
11. ಪ್ರಥಾನ ಕಾರ್ಯದರ್ಶಿಗಳು, ಸಿಆರ್ಸ್ (ಆಡಳಿತ ಸುಧಾರಣೆ) ಸದಸ್ಯ ಕಾರ್ಯದರ್ಶಿ

ಅಹ್ಲಾಖಿಗಳು :

12. ಪ್ರಥಾನ ಕಾರ್ಯದರ್ಶಿಗಳು, ಗೃಹ ಇಲಾಖೆ
13. ಪ್ರಥಾನ ಕಾರ್ಯದರ್ಶಿಗಳು, ಆರೋಗ್ಯ ಮತ್ತು ಕಟುಂಬ ಕಲ್ಯಾಣ ಇಲಾಖೆ
14. ಪ್ರಥಾನ ಕಾರ್ಯದರ್ಶಿಗಳು, ಕಂದಾಯ ಇಲಾಖೆ
15. ಪ್ರಥಾನ ಕಾರ್ಯದರ್ಶಿಗಳು, ಶಿಕ್ಷಣ ಇಲಾಖೆ
16. ಪ್ರಥಾನ ಕಾರ್ಯದರ್ಶಿಗಳು, ನಗರಾಭಿವೃದ್ಧಿ ಇಲಾಖೆ
17. ಪ್ರಥಾನ ಕಾರ್ಯದರ್ಶಿಗಳು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ
18. ನಿರ್ದೇಶಕರು, ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ, ಬೆಂಗಳೂರು
19. ನಿರ್ದೇಶಕರು, ಫಿಸ್ಕಲ್ ಪಾಲಿಸಿ ಇನ್ಸಿಟ್ಯೂಟ್, ಬೆಂಗಳೂರು
20. ಅಧ್ಯಕ್ಷರು, ತರಬೇತಿ ಕಾರ್ಯಕ್ಷೇತ್ರದಲ್ಲಿ ಸಾಕಷ್ಟು ಹೊಡುಗೆಗಳನ್ನು ನೀಡಿರುವ ಯಾರಾಧ್ಯಾದರೂ ಸದಸ್ಯರನ್ನಾಗಿ ಸೇರಿಸಿಕೊಳ್ಳಬಹುದು.
21. ನಿರ್ದೇಶಕರು, ಸೆಂಟರ್ ಫಾರ್ ಗುಡ್ ಗವನ್ರನ್ಸ್.

1.16 ರಾಜ್ಯ ತರಬೇತಿ ಪರಿಷತ್ತಿನ ಕರ್ತವ್ಯಗಳು ಮತ್ತು ಜವಾಬ್ದಾರಿಗಳು:

ರಾಜ್ಯ ತರಬೇತಿ ನೀಡಿಯನ್ನು ಕಾರ್ಯರೂಪಕ್ಕೆ ತರಲು ಪರಿಷತ್ತಿ ಮೇಲ್ಮೈಚಾರಣೆ ನಡೆಸುವುದು ಹಾಗೂ ಸರ್ಕಾರಕ್ಕೆ ಮಾರ್ಗದರ್ಶನ ನೀಡಬೇಕು. ತರಬೇತಿ ನೀತಿ, ತರಬೇತಿ ವಿನ್ಯಾಸಗಳು ಮತ್ತು ಅವುಗಳ ಅನುಷ್ಠಾನಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳು ಹಾಗೂ ವಿಷಯಗಳ ಬಗ್ಗೆ ಸರ್ಕಾರಕ್ಕೆ ಸಲಹೆ ನೀಡುವುದು ಪರಿಷತ್ತಿನ ಜವಾಬ್ದಾರಿ.

1.17 ಉನ್ನತ - ಅಧಿಕಾರದ ಸಮನ್ವಯ ಸಮಿತಿ:

- ಅಪರ ಮುಖ್ಯ ಕಾರ್ಯದರ್ಶಿ
- ಪ್ರಥಾನ ಕಾರ್ಯದರ್ಶಿಗಳು, ಸಿ.ಆ.ಸು.ಇ. (ಅಡಳಿತ ಸುಧಾರಣೆ) ಇಲಾಖೆ ಸದಸ್ಯರು
- ಮಹಾ ನಿರ್ದೇಶಕರು, ಅಡಳಿತ ತರಬೇತಿ ಸಂಸ್ಥೆ, ಮೈಸೂರು ಇಲಾಖೆ ಸದಸ್ಯರು
- ಪ್ರಥಾನ ಕಾರ್ಯದರ್ಶಿ, ಸಿಬ್ಬಂದಿ ಮತ್ತು ಅಡಳಿತ ಸುಧಾರಣೆ ಇಲಾಖೆ ಸದಸ್ಯರು
- ಉಪಕಾರ್ಯದರ್ಶಿಗಳು, ಸಿ.ಆ.ಸು.ಇ. (ಆ.ಸು) ಸದಸ್ಯ ಕಾರ್ಯದರ್ಶಿಗಳು

1.18 ಉನ್ನತ ಅಧಿಕಾರದ ಸಮನ್ವಯ ಸಮಿತಿಯ ಕರ್ತವ್ಯಗಳು ಮತ್ತು ಜವಾಬ್ದಾರಿಗಳು.

- ಉನ್ನತ ಅಧಿಕಾರದ ಸಮನ್ವಯ ಸಮಿತಿಯು ರಾಜ್ಯ ತರಬೇತಿ ಪರಿಷತ್ತಿಗೆ ನೇರವಾಗಲು ನೋಡಲ್ ವಿಜ್ಞಾನ್ಯಾಗಿರುತ್ತದೆ.
- ರಾಜ್ಯ ತರಬೇತಿ ನೀತಿಯ ಅನುಷ್ಠಾನದ ಮೇಲ್ಮೈಚಾರಣೆ ಹೊಂದಿರುತ್ತದೆ.
- ಪ್ರತಿ ಇಲಾಖೆಯ ವಾರ್ಷಿಕ ತರಬೇತಿ ಕ್ರಿಯಾ ಯೋಜನೆಯನ್ನು ರೂಪಿಸುವ ಬಗ್ಗೆ ಖಾತರಿ ಪೆಡಿಸಿಕೊಳ್ಳಬಹುದು.

ಸರ್ಕಾರಿ ನೌಕರಿಗೆ ತರಬೇತಿ ನೀಡುವ ಉದ್ದೇಶಗಳು:

1.19 ತರಬೇತಿಯು ಸರ್ಕಾರದಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿಗಳ ಮತ್ತು ಗುಂಪುಗಳ ವೃತ್ತಿ, ಜ್ಞಾನ, ಕುಶಲತೆ ಮತ್ತು ಸೇವಾ ಮನೋಭಾವನೆಯನ್ನು ಹೆಚ್ಚಿಸುವಂತಹ ಒಂದು ವ್ಯವಸ್ಥಿತ ಪ್ರಕ್ರಿಯೆ. ಘಲಿತಾಂಶ ಮತ್ತು ಸೇವೆಗಳ ಗುಣಾತ್ಮಕತೆಯನ್ನು ಹೆಚ್ಚಿಸುವ ಮೂಲಕ ಕಾರ್ಯಕ್ರಮಗಳ ಪರಿಣಾಮವನ್ನು ಮತ್ತು ಜವಾಬ್ದಾರಿಯನ್ನು ವೃದ್ಧಿಗೊಳಿಸಲು ತರಬೇತಿಯ ಅವರನ್ನು ಸಜ್ಜಗೊಳಿಸುತ್ತದೆ. ಹೊಸ ಕಲ್ಪನೆಯ ಪರಿಚಯದಿಂದಾಗಿ ವಿಶಾಲ ದೃಷ್ಟಿ ಹಾಗೂ ಸರಿಯಾದ ಸೇವಾ ಮನೋಭಾವನೆಯನ್ನು ವೃದ್ಧಿಗೊಳಿಸಲು ಅನುಭಾಗವುದು.

1.20 ಈ ಕೆಳಕಂಡವುಗಳು ತರಬೇತಿಯ ಘಲಿತಾಂಶಗಳಾಗಬೇಕು:

- ಸಿಬ್ಬಂದಿಗಳ ಉತ್ತಮ ದರ್ಶಕತೆ - ನೌಕರರ ಸಮರ್ಥತ್ವ ಅಭಿವೃದ್ಧಿ
- ಸರ್ಕಾರದ ಫನತೆಯನ್ನು ಹೆಚ್ಚಿಸುವುದು.
- ಸಾರ್ವಜನಿಕ ಅವಶ್ಯಕತೆಗಳಿಗೆ ಉತ್ತಮವಾಗಿ ಸ್ವಂದಿಸುವುದು.
- ಉತ್ತಮ ಆಡಳಿತ.

ತರಬೇತಿ ಕಾರ್ಯಕ್ರಮಗಳಲ್ಲಿ ಇರಬೇಕಾದ ಕಾಳಜಿ

1.21 ಸರ್ಕಾರಿ ನೌಕರರ ತರಬೇತಿಗಳಲ್ಲಿ ಈ ಮುಂದೆ ಹೇಳಿರುವಂತೆ ಕಳಕಳಿ ಇರಬೇಕು.

- ವ್ಯೇಯಕಿಕ ಅಭಿವೃದ್ಧಿ ಯೋಜನೆ ಮತ್ತು ವೃತ್ತಿ ಅಭಿವೃದ್ಧಿ ಯೋಜನೆ. ಇದರಿಂದ ಅವರ ಕಾರ್ಯವನ್ನು ಉತ್ತಮವಾಗಿ ಕಾರ್ಯಗತಗೊಳಿಸಲು ಮತ್ತು ಉನ್ನತ ಕಾರ್ಯ ನಿರ್ವಹಣೆ ಪ್ರೇರಣೆ ದೂರೆಯುತ್ತದೆ.
- ಪ್ರಜಾತಂತ್ರ ಮೌಲ್ಯಗಳಿಗೆ ಮತ್ತು ಪಾಲುಗಾರಿಕೆ ಕಲ್ಪನೆಗೆ ಹಾಗೂ ಭಾಗವಹಿಸುವಿಕೆಯ ಮೂಲಕ ತೀರ್ಮಾನ ಕೈಗೊಳ್ಳುವುದು ಮತ್ತು ಬದ್ಧವಾಗಿರುವುದು.
- ತಂತ್ರಜ್ಞಾನ, ಆರ್ಥಿಕ ಮತ್ತು ಸಾಮಾಜಿಕ ಅಭಿವೃದ್ಧಿಯ ಅರಿವು ಮೂಡುವುದು.
- ಸಾರ್ವಜನಿಕ ಪ್ರಜಾತಂತ್ರ ಅವಶ್ಯಕತೆ ಮತ್ತು ಜನರ ನಿರೀಕ್ಷೆ ಹಾಗೂ ಸಂಸ್ಥೆಯ ಮತ್ತು ಶಾಂತಿಕ ಅಭಿವೃದ್ಧಿಗಳಿಗೆ ಸ್ವಂದಿಸಲು ಅವಕಾಶವಾಗುವುದು.
- ವೃತ್ತಿಪರ ಕ್ಷೇತ್ರದಲ್ಲಿ ಉನ್ನತ ಕಾರ್ಯ ನಿರ್ವಹಣೆ ಮತ್ತು ಕಡಿಮೆ ವೆಚ್ಚದಲ್ಲಿ ಉತ್ತಮ ರೀತಿಯ ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸುವ ವಿಧಾನಗಳನ್ನು ಸುವಿಜ್ಞಗೊಳಿಸಲು.
- ಸರಿಯಾದ ಮನೋಭಾವ ಬದಲಾವಣೆಯನ್ನು ತರಲು ಅವಕಾಶವಾಗುವುದು.

ನೀತಿ ಮತ್ತು ಮೌಲ್ಯಗಳು:

1.22 ಸಮಾಜದ ಎಲ್ಲಾ ಉದ್ದೇಶಗಳಿಗೆ ವಿಷಯಗಳ ಮೇಲೆ ಒತ್ತು ನೀಡಲು ಹಾಗೂ ಸ್ವೇಹಪರ ಮತ್ತು ಆರೋಗ್ಯಕರ ಆಡಳಿತ ವಾತಾವರಣವನ್ನು ನಿರ್ಮಿಸಲು, ತರಬೇತಿ ಕಾರ್ಯಕ್ರಮಗಳ ನೀತಿ ಮತ್ತು ಮೌಲ್ಯಗಳಿಗೆ ಒತ್ತು ನೀಡಲಾಗುವುದು.

II. ತರಬೇತಿ ಕಾರ್ಯಕ್ರಮಗಳ ನೀತಿಗಳನ್ನು ಒತ್ತು ನೀಡಲಾಗುವುದು

II 1 ತರಬೇತಿ ಕಾರ್ಯಕ್ರಮಗಳ ನೀತಿಗಳನ್ನು ಒತ್ತು ನೀಡಲಾಗುವುದು.

- ತರಬೇತಿಯ ಯೋಜನೆ ಮತ್ತು ಆಯಂತ್ರ್ಯ / ಹಣಕಾಸು ಹಂಚುವಿಕೆ.
- ತರಬೇತಿ ವಿನಾಸ ಮಾರ್ಗದರ್ಶಿಗಳನ್ನು ರೂಪಿಸುವುದು.

ಇ) ತರಬೇತಿ ಅಂಕ ಅಂಶಗಳ ಸಂಗ್ರಹ, ನಿರ್ವಹಣೆ ಮಾಡುವುದು ಮತ್ತು ಅಭಿವೃದ್ಧಿ ಪಡಿಸುವುದು.

ಈ) ತರಬೇತಿ ವಿಷಯಗಳಿಗೆ ಸಂಬಂಧಪಟ್ಟಂತೆ ಸಲಹಾಗಳನ್ನು ನೀಡುವುದು.

ಉ) ಮೇಲ್ಮೈಚಾರಣ ಮತ್ತು ನಿರಂತರ ಅಭಿವೃದ್ಧಿಯ ಮೌಲ್ಯಮಾಪನ

II. 2. ತರಬೇತಿ ಸ್ಥಳ

ತರಬೇತಿ ಸಂಸ್ಥೆಗಳಲ್ಲಿ, ಕೆಲಸದ ಸ್ಥಳದಲ್ಲಿಯೇ ಮತ್ತು /ಅಥವಾ ವಿಕೇಂದ್ರೀಕೃತವಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದಲ್ಲಿ ಅಥವಾ ದೂರಕಲಿಕೆಯ ಮುಖಾಂತರ, ಕಡಿಮೆ ವೆಚ್ಚದಲ್ಲಿ ಉತ್ತಮ ಫಲಿತಾಂಶ್ ದೊರೆಯಲು, ಲಭ್ಯವಿರುವ ಭೌತಿಕ ಮೂಲಭೂತ ತರಬೇತಿ ಸೌಕರ್ಯಗಳು, ಪ್ರಶ್ನಾಧಿಕಾರಿಗಳನ್ನು ತರಬೇತಿಗೆ ಬಿಡುಗಡೆಗೊಳಿಸುವ ಲಭ್ಯ ಸಾಮಾಜಿಕ ಮತ್ತು ಆಯ್ದುಯನ್ನು ಹಾಗೂ ಪ್ರಶ್ನಾಧಿಕಾರಿಗಳ ಅವಶ್ಯಕತೆಗಳಿಗನುಗುಣವಾಗಿ ತರಬೇತಿ ಸ್ಥಳಗಳನ್ನು ಗುರುತಿಸಲಾಗುವುದು.

II. 3. ಇಲಾಖೆಗಳು ಪರಿಣಾಮಕಾರಿ ತರಬೇತಿಗಾಗಿ ತಮ್ಮ ನೌಕರರನ್ನು ನಿಯೋಜಿಸುವುದಕ್ಕಾಗಿ ಸಮರ್ಪಣ ಸರ್ಕಾರೇತರ ಸಂಘ ಸಂಸ್ಥೆಗಳನ್ನು ಮತ್ತು ಪ್ರಖ್ಯಾತ ಖಾಸತೀ ತರಬೇತಿ ಸಂಸ್ಥೆಗಳನ್ನು ಸಹ ಗುರುತಿಸಬಹುದು.

II. 4. ಸೇವೆಗೆ ಸೇರುವ ಕಾಲದ ತರಬೇತಿ, ವೃತ್ತಿ ತರಬೇತಿ ಮತ್ತು ನಿರ್ವಹಣೆ ತರಬೇತಿ ಇವುಗಳನ್ನು ಒಳಗೊಂಡ ಸಮಗ್ರ ತರಬೇತಿ ಕಾರ್ಯಕ್ರಮವನ್ನು ಅಧಿಕಾರಿಗಳಿಗೆ ನೀಡಬೇಕು. ಇವುಗಳನ್ನು ಉದ್ಯೋಗ ತರಬೇತಿಯೊಂದಿಗೆ ಹೆಚ್ಚಿಸಬೇಕಾಗಿ ನೀಡಬೇಕು.

II. 5. ಇಲಾಖೆಗಳು ಪರಿಣಾಮಕಾರಿ ತರಬೇತಿಗಾಗಿ ತಮ್ಮ ನೌಕರರನ್ನು ನಿಯೋಜಿಸುವುದಕ್ಕಾಗಿ ದಕ್ಷ ಮತ್ತು ಪ್ರಖ್ಯಾತ ತರಬೇತಿ ಸಂಸ್ಥೆಗಳನ್ನು ಸಹ ಗುರುತಿಸಬಹುದು.

II. 6. ಸಂಪರ್ಕ ಜಾಲ :

ರಾಜ್ಯದಲ್ಲಿನ ವಿವಿಧ ತರಬೇತಿ ಸಂಸ್ಥೆಗಳೊಂದಿಗೆ ತರಬೇತಿ ಜಾಲವಿರುವುದು. ತರಬೇತಿ ಸಂಸ್ಥೆಗಳು ಮತ್ತು ಇಲಾಖೆಗಳು, ಮಾನವ ಮತ್ತು ಸಾಮಗ್ರಿ ಸಂಪನ್ಮೂಲಗಳ ಒಳಕೆಯಲ್ಲಿ ಗರಿಷ್ಣಕ್ಕೇರಿಸುವ ಹಾಗೆ ಖಚಿತಪಡಿಸುವಂತಹ ಸಂಪರ್ಕ ಜಾಲವನ್ನು ರೂಪಿಸಬೇಕು. ತರಬೇತಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ, ಪರಿಣತೆ ಮತ್ತು ವೃತ್ತಿ ಪರತೆಯು ನಿರಂತರವಾಗಿ ಮುಂದುವರೆಯವಂತೆ ನೋಡಿಕೊಳ್ಳಲು ತರಬೇತಿ ಸಂಸ್ಥೆಗಳ ನಡುವೆ ಬೋಧನಾಂಗದ ವಿನಿಮಯ, ಭೇಟಿಗಳು ಹಾಗೂ ಇತರ ರೀತಿಯ ಪರಸ್ಪರ ಸಂಬಂಧಗಳನ್ನು ವಿರಚಿಸಲು ಪ್ರಯತ್ನಿಸುವುದು.

II. 7 ತರಬೇತಿ ವ್ಯಾಪ್ತಿ:

ರಾಜ್ಯದ ಎಲ್ಲಾ ನೌಕರರಿಗೆ (ತಳಮಟ್ಟದಿಂದ ಮೇಲ್ಕಟ್ಟದ ಎಲ್ಲಾ ವರ್ಗದವರಿಗೆ) ತರಬೇತಿಯನ್ನು ವಿರಚಿಸಬೇಕು. ಸಾರ್ವಜನಿಕ ಸಂಪರ್ಕ ಹೆಚ್ಚಾಗಿರುವ ನಿಷಾಂಯಕ ಹಂತದಲ್ಲಿರುವ ನೌಕರರ ತರಬೇತಿಗೆ ವಿಶೇಷ ಗಮನ ನೀಡಬೇಕಾಗಿದೆ. ಸರ್ಕಾರ ನೌಕರರು ಕೆಲಸ ಕಾರ್ಯಗಳನ್ನು ನಿರ್ವಹಿಸುತ್ತಿರುವ ರೀತಿ ನೀತಿಯ ಆಧಾರದ ಮೇಲೆ ಸಾರ್ವಜನಿಕರುಸರ್ಕಾರವು ಹೇಗೆ ಕೆಲಸ ನಿರ್ವಹಿಸುತ್ತಿದೆ ಎಂಬುದನ್ನು ಗ್ರಹಿಸುತ್ತಾರೆ.

II. 8 ಸರ್ಕಾರವು ನೀಡುವ ತರಬೇತಿಯ ಸಾಂಪ್ರದಾಯಿಕ ಉಪನ್ಯಾಸ ದಕ್ಷತೆ ಹಾಗೂ ಪ್ರತಿಯೊಬ್ಬು ನೌಕರರನ್ನು ಜ್ಞಾನವನ್ನು ಹೆಚ್ಚಿಸುವ ಉದ್ದೇಶಗಳನ್ನು ಸಾಧಿಸುತ್ತದೆ. ಅದುದರಿಂದ ತರಬೇತಿಯ ನೌಕರರ ವೈಯಕ್ತಿಕ ಅಭಿವೃದ್ಧಿ ಮತ್ತು ಸಾಂಪ್ರದಾಯಿಕ ಅಭಿವೃದ್ಧಿಗೆ ಸ್ವಂದಿಸುವುದು ಮುಖ್ಯವಾಗಿರುತ್ತದೆ.

i. ತಳಮಟ್ಟದ ನೌಕರರು : ಕಾರ್ಯಕೌಶಲ್ಯಗಳ ಮೇಲೆ ತರಬೇತಿ

ಕೇಂದ್ರೀಕೃತವಾಗಿರಬೇಕು.

ii. ಉಸ್ತುವಾರಿ ಮಟ್ಟ : ನಿರ್ವಹಣೆ, ಸಹಕಾರ, ಉಸ್ತುವಾರಿ ಮತ್ತು

ಮೇಲ್ಮೀಕಾರಣೆಯ ಮೇಲೆ ಕೇಂದ್ರೀಕೃತವಾಗಿರಬೇಕು.

iii. ಮಧ್ಯಂತರ ನಿರ್ವಹಣಾ ಮಟ್ಟ : ಪ್ರಾಯೋಜನ ನಿರ್ವಹಣೆ ; ಸಮನ್ವಯ ‘ಅಂತರ್ವ್ಯಕ್ತಿ’ ಮತ್ತು ‘ಅಂತರ ಇಲಾಖೆಗಳ’ ನಿರ್ವಹಣಾ

ಕಾರ್ಯಗಳ ಸಂಬಂಧಗಳ ಮೇಲೆ

ಕೇಂದ್ರೀಕೃತವಾಗಿರಬೇಕು.

iv. ಉನ್ನತ ನಿರ್ವಹಣಾ ಮಟ್ಟ : ನೀತಿಯ ವಿಶ್ಲೇಷಣೆ, ಯೋಜನೆ, ಪ್ರಾಯೋಜನಾ

ನಿರ್ವಹಣೆ, ಹಣಕಾಸು ನಿರ್ವಹಣೆ, ನಾಯಕತ್ವ

ಕೌಶಲ್ಯ, ಬದಲಾಯುತ ನಿರ್ವಹಣಾ ಕೌಶಲ್ಯ,

ಗೊಂದಲ ನಿರ್ವಹಣೆ ಮತ್ತು ನಿವಾರಣೆ,

ಸಾರ್ವಜನಿಕ ಖಾಸಗಿ ನಿರ್ವಹಣಾ ಕೌಶಲ್ಯಗಳು,

ಆವಿಷ್ಕಾರಿಕ ಕೌಶಲ್ಯಗಳು, ಇವುಗಳ ಮೇಲೆ

ತರಬೇತಿಯ ಕೇಂದ್ರೀಕೃತವಾಗಿರಬೇಕು.

v. ಇಲಾಖೆಗಳು ತಮ್ಮ ಇಲಾಖಾ ನಿರ್ವಹಣಾ ನೈಮಣ್ಯತೆ ಕುರಿತಂತೆ ತರಬೇತಿ ರೂಪಿಸಬೇಕು.

ಪದೋನ್ನತಿಯ ಪ್ರತಿ ಹಂತದಲ್ಲಿ, ತರಬೇತಿಯ ಕಡ್ಡಾಯವಾಗಿರಬೇಕು. ‘ಡಿ’ ವ್ಯಂದದಿಂದ ‘ಸಿ’ ವ್ಯಂದಕ್ಕೆ ಪದೋನ್ನತಿಯಾದಾಗ ಅಂದರೆ ನಿರ್ವಹಣೆಯ ಹಂತಕ್ಕೆ ಪದೋನ್ನತಿ, ‘ಸಿ’ ವ್ಯಂದದಿಂದ ‘ಬಿ’ ವ್ಯಂದಕ್ಕೆ ಪದೋನ್ನತಿಯಾದಾಗ, ಮುಂತಾದ ಮಹತ್ವರ ಜವಾಬ್ದಾರಿ ಬದಲಾವಣೆಗಳಾದಾಗ ವಿಶೇಷ ತರಬೇತಿ ಕಾರ್ಯಕ್ರಮಗಳನ್ನು ಪರಿಗಣಿಸಬೇಕು.

II. 9 ತರಬೇತಿ ಚೋಕಟ್ಟು:

ಎ, ಬಿ ಮತ್ತು ಸಿ ವ್ಯಂದದವರ ನೇಮಕಾತಿಯಾದ ತಕ್ಷಣ ಇಲಾಖೆಗಳಿಗೆ ನೇಮಿಸುವ ಮನ್ಯ ಕಡ್ಡಾಯ ವೈತೀ ಬುನಾದಿ ತರಬೇತಿಯನ್ನು ನೀಡುವುದು.

II.10 ನಾಲ್ಕು ಹಂತದ ತರಬೇತಿ ವಿಧಾನ:
ಹಂತಗಳು:

- ಒಮ್ಮಾದಿ :** ಸೇವೆಗೆ ಸೇವಕದೆಯಾದ ತಕ್ಷಣ ನೌಕರರಿಗೆ ಸರ್ಕಾರದ ಕಾರ್ಯವೈಲಿರಿ, ನಿಯಮ, ಕಾನೂನು ಮತ್ತು ಕಾರ್ಯವಿಧಾನಗಳನ್ನು ಪರಿಚಯಿಸಲು ವೃತ್ತಿಗೆ ಸಂಬಂಧಪಟ್ಟ ವೃತ್ತಿ ತರಬೇತಿಯನ್ನು ನೀಡಬೇಕು (6 ರಿಂದ 8 ವಾರಗಳು)
- ಕಾರ್ಯ ವೈಲಿರಿ :** 9 ರಿಂದ 16 ವರ್ಷಗಳ ಸೇವೆ ಸಲ್ಲಿಸಿದವರಿಗೆ (3 ವಾರಗಳು), ಅದರಲ್ಲಿ 1 ವಾರ ಕ್ಕೇತ್ತ ಭೇಟಿ - ಆಡಳಿತ ಕಾನೂನು, ಪ್ರಾಯೋಜನ ನಿರ್ವಹಣೆ, ಹೊಸ ನೀತಿಗಳ ಮತ್ತು ಸರ್ಕಾರದ ಯೋಜನೆಗಳನ್ನು ಈ ಹಂತದ ತರಬೇತಿಯಲ್ಲಿ ಸೇರಿಸಬೇಕು.
- ನಿರ್ವಹಣೆ :** 16 ರಿಂದ 25 ವರ್ಷ ಸೇವೆ ಸಲ್ಲಿಸಿದ ಅಧಿಕಾರಿಗಳಿಗೆ 3 ವಾರಗಳ ತರಬೇತಿ - ಅದರಲ್ಲಿ ಒಂದು ವಾರ ಕ್ಕೇತ್ತ ಭೇಟಿ ಸಮಸ್ಯೆಗಳನ್ನು ಪರಿಹರಿಸುವುದು, ನಿರ್ಧಾರ ತೆಗೆದುಕೊಳ್ಳುವುದು, ಸಾರ್ವಜನಿಕ ಖಾಸಗಿ ಸಹಭಾಗಿತ್ವ ಉಸ್ತುವಾರಿ ಮತ್ತು ಮೌಲ್ಯಮಾಪನ ಕುರಿತು ವಿಷಯಗಳನ್ನು ಈ ತರಬೇತಿಯಲ್ಲಿ ಸೇರಿಸುವುದು.
- ವೃತ್ತಿ ಅಧಾರಿತ :** ಪ್ರಸ್ತುತ ವೃತ್ತಿಗೆ ಸಂಬಂಧಿಸಿದಂತೆ ಅವಶ್ಯಕತೆ ಆಧಾರಿತ ಹಂತಗಳಲ್ಲಿ ವಿಂಗಡಿಸಬಹುದು. ಅ) ಉನ್ನತ ಮಟ್ಟದ 'ಎ' ವ್ಯಂದ (ಉನ್ನತ ಆಡಳಿತ / ನಿರ್ವಹಣೆ ಮಟ್ಟ ಒಳಗೊಂಡಂತೆ).
ಆ) ಮೇಲ್ಮೈಕಾರಣ ಹಂತ ಮತ್ತು ಮಧ್ಯಮ ಕಾರ್ಯ ನಿರ್ವಹಣೆ - 'ಬಿ' ವ್ಯಂದದ ಅಧಿಕಾರಿಗಳಿಗೆ ಇಂತಹ ಒಳಗೊಂಡಿರಬೇಕು.
ಇ) ತಳ ಹಂತದ 'ಸಿ' ವ್ಯಂದದ ನೌಕರರು.
ಈ) ಸರ್ಕಾರದ 'ಡಿ' ವ್ಯಂದದ ನೌಕರರು.

ಸರ್ಕಾರವು ಹೊಸ ಯೋಜನೆಗಳನ್ನು ಜಾರಿಗೊಳಿಸುವ ಮುನ್ದು ಅದಕ್ಕೆ ಸಂಬಂಧಿಸಿದ ನೌಕರರ ತರಬೇತಿಗೆ ಅವಕಾಶವನ್ನು ಕಲ್ಪಿಸಬೇಕು. ಇಲಾಖೆಗಳು ಸಂಬಂಧಪಟ್ಟ ತರಬೇತಿ ಸಂಸ್ಥೆಗಳನ್ನು (ಅಡಳಿತ ತರಬೇತಿ ಸಂಸ್ಥೆ ಮತ್ತು ಇತರ ಸಂಸ್ಥೆಗಳನ್ನು) ತರಬೇತಿ ಹೊಂದಬೇಕಾದ ನೌಕರರ ಸಂಖ್ಯೆ, ಅಳವಡಿಸಬೇಕಾದ ತರಬೇತಿ ಕಾರ್ಯಕ್ರಮಗಳ ಸಂಖ್ಯೆ ಮತ್ತು ಬಗ್ಗೆ ವರ್ಷದ ಯಾವ ಸಮಯದಲ್ಲಿ ನೌಕರರನ್ನು ತರಬೇತಿಗೆ ಕಳುಹಿಸಲಾಗುವುದು ಎಂಬ ಬಗ್ಗೆ ಸಮಾಲೋಚಿಸಬೇಕು.

ಒಮ್ಮೆ ನೀಡಬೇಕಾದ ವಿಷಯಗಳು:

II.11 ಕಾರ್ಯಕ್ರಮತೆಯ ಅಭಿವೃದ್ಧಿ:

ಕಾರ್ಯಸಾಮಧ್ಯತೆ ಮತ್ತು ವೃತ್ತಿ ಸಾಮಧ್ಯತೆಗಳನ್ನೊಳಗೊಂಡ “ಕಾರ್ಯಕ್ರಮತೆ” ಆಧಾರಿತ ತರಬೇತಿ ಕಾರ್ಯಕ್ರಮವನ್ನು ರಾಜ್ಯವು ಕೈಗೆತ್ತಿಕೊಳ್ಳುವುದು. ಆಡಳಿತದಲ್ಲಿ ನಿರ್ವಹಣೆ ಮತ್ತು ಅಭಿವೃದ್ಧಿ ದೃಷ್ಟಿಕೋನದ ಮೇಲೆ ತರಬೇತಿಯನ್ನು ಕೇಂದ್ರೀಕರಿಸಬೇಕು. ಮನೋಭಾವ, ನಾಯಕತ್ವ ಮತ್ತು ವರ್ತನೆಗಳು, ಹಾಗೂ ಕೌಶಲ್ಯಾಭಿವೃದ್ಧಿ ಮೇಲೆ ಕೇಂದ್ರೀಕರಿಸಬೇಕು.

“ವೃತ್ತಿ ಸಾಮಧ್ಯತೆ” ಗೆ ಈ ಕೆಳಗಿನವುಗಳು ಬೇಕಾಗುತ್ತವೆ.

ಅ) ಯೋಜನೆ ಮತ್ತು ನಿರ್ವಹಣೆ

- ಆ) ಸಮಸ್ಯೆ ಪರಿಹಾರ ಮತ್ತು ತೀರ್ಮಾನ ಕೈಗೊಳ್ಳುವಿಕೆ.
- ಇ) ವಿಶೇಷಣಾತ್ಮಕ ಆಲೋಚನೆ
- ಈ) ಪರಿಣಾಮಕಾರಿ ಸಂವಹನ
- ಉ) ಸಾರ್ವಜನಿಕ ನೀತಿ ಜಾರಿಗೊಳಿಸುವ ಕಾರ್ಯತಂತ್ರ
- ಎ) ಗಣಕ ಯಂತ್ರ ಪ್ರಯೋಗಶಾಲೆ.

ಪ್ರತಿ ಹಂತದ ನೌಕರರ “ಕಾರ್ಯಕ್ರಮತೆ ಕಾರ್ಯತಂತ್ರ” ತರಬೇತಿ ಕೋಶ, ನಿರ್ಧರಿಸುವಲ್ಲಿ ಮಾನವ ಸಂಪನ್ಮೂಲ ಅಧಿಕಾರಿ / ಇಲಾಖೆಯ ಮುಖ್ಯಸ್ಥರು ಜವಾಬ್ದಾರಿ ಹೊಂದಿರುತ್ತಾರೆ. ಕಾರ್ಯತಂತ್ರವು ಪ್ರತಿ ಹಂತದ ಕಾರ್ಯ ನಿರ್ವಹಣೆಯ ಮತ್ತು ವೃತ್ತಿ ಅವಶ್ಯಕತೆಗಳನ್ನು ಸೂಚಿಸಬೇಕು.

ಅದೇ ರೀತಿ ಕಾರ್ಯ ನಿರ್ವಹಣೆ ಸಾಮಧ್ಯತೆಗೆ ಈ ಕೆಳಗಿನವುಗಳು ಬೇಕಾಗುತ್ತವೆ.

ಅ) ವೃತ್ತಿಪರ ತರಬೇತಿ

ಆ) ಸ್ವೇಸ್‌ಗ್ರಿಕ ಸಂಪನ್ಮೂಲ ನಿರ್ವಹಣೆ

ಇ) ವಿಪಶ್ಂತಿ ನಿರ್ವಹಣೆ

ಈ) ಗಣಕ ಯಂತ್ರ ಪರಿಣಾತಿ ಇತ್ಯಾದಿ

ವೃತ್ತಿ ಕಾರ್ಯಕ್ರಮತೆಗೆ ಕೌಶಲ್ಯ ಮತ್ತು ಕಾರ್ಯತಂತ್ರದ ಕ್ರಮತೆ ಅಗತ್ಯವಿರುತ್ತದೆ. ಅದೇ ರೀತಿ ಕಾರ್ಯ ವೈಲಿರಿ ಮತ್ತು ಸಾಮಧ್ಯಭಿವೃದ್ಧಿಗೆ ಜಾಫ್‌ವು ಅಗತ್ಯವಾಗಿರುತ್ತದೆ.

ಸಾಮಧ್ಯತೆಯ ತರಬೇತಿ ಮತ್ತು ಸಾಮಧ್ಯತ್ವಕ ಅಭಿವೃದ್ಧಿ ಆಧಾರದ ಮೇಲೆ ಪ್ರತಿ ಇಲಾಖೆಯ ಪ್ರತಿ ಸಿಬ್ಬಂದಿಯ ಅಂಶ-ಅಂಶ ವಿವರಗಳನ್ನು ನಿರ್ವಹಿಸುವ ಮೂಲಕ ಮೇಲ್ಮೈಕಾರಣ ತರಬೇತಿಯ ಅಗತ್ಯವನ್ನು ಪ್ರತಿ ವರ್ಷ ಮಾರ್ಚ್ ಮತ್ತು ಅಕ್ಟೋಬರ್ ತಿಂಗಳಲ್ಲಿ ಸಂಬಂಧಪಟ್ಟ ಇಲಾಖೆಯ ಪರಿಶೀಲಿಸಬೇಕು ಮತ್ತು ಮೌಲ್ಯಮಾಪನ ಮಾಡಬೇಕು. ತಮ್ಮ ಮೂಲಕ ಆಗಿರುವ ಸುಧಾರಣೆಯನ್ನು ಪರಿಶೀಲನೆ ಮತ್ತು ಮೌಲ್ಯಮಾಪನದ ಮೂಲಕ ಇಲಾಖೆಯು ಉಸ್ತುವಾರಿ ಮಾಡಬಹುದಾಗಿರುತ್ತದೆ. ಪ್ರತಿ ಶ್ರೇಣಿಯಲ್ಲಿಯೂ 4-6 ವಿಷಯಗಳನ್ನು ಸಾಧನೆಯ ಸಲುವಾಗಿ ಗುರುತಿಸುವುದು. ಇದರಿಂದ ತರಬೇತಿ ಸಂಸ್ಥೆಗಳು ತರಬೇತಿ ಕಾರ್ಯಕ್ರಮಗಳನ್ನು ವಿನ್ಯಾಸಗೊಳಿಸಲು ಸಾಧ್ಯವಾಗುತ್ತದೆ.

ಅಳವಡಿಸಿಕೊಳ್ಳುವ ಪ್ರಕ್ರಿಯೆ:

- ಪ್ರತಿ ಇಲಾಖೆಯ ಇಲಾಖೆಯ ರೋಡ್ ಮಾರ್ಪಾ ಹಾಗೂ ತರಬೇತಿ ಅವಶ್ಯಕತೆ, ಹಾಗು ನೌಕರರ ತರಬೇತಿ ಬೇಡಿಕೆಗಳನ್ನು ನಿಗದಿಪಡಿಸಿಕೊಳ್ಳಬೇಕು.
- ಪ್ರತಿ ಇಲಾಖೆಯ ಪ್ರತಿ ಹಂತದ / ವ್ಯಂದದ ನೌಕರರ “ಕಾರ್ಯಕ್ರಮತೆಯ ಶೈಳಿ” ಯನ್ನು (ಕಾರ್ಯದ ಮತ್ತು ವೃತ್ತಿಯ) ಗುರುತಿಸುವುದು.
- ಸಾಮಧ್ಯದ ಕಾರ್ಯಕ್ರಮತೆಯ ಅಭಿವೃದ್ಧಿಯನ್ನು ಆಯ ಇಲಾಖೆಯೇ ಕಾರ್ಯನಿರ್ವಹಣೆಯಲ್ಲಿ ಅಳವಡಿಸಿಕೊಳ್ಳುವುದು.
- ಅಂತಿಮ ವಿವರಣೆಯನ್ನು (ಮಾನವ ಸಂಪನ್ಮೂಲ ನಿರ್ವಹಣೆ ಕ್ರಮದ ಆಧಾರದ ಮೇಲೆ) ಇಲಾಖೆ ಹಂತದಲ್ಲಿ / ಉಪ ಇಲಾಖೆ ಹಂತದಲ್ಲಿ, ಸಾಧನೆಗಳನ್ನು ಮೇಲ್ವಿಚಾರಣ ಮತ್ತು ಮೌಲ್ಯಮಾಪನ ಮಾಡಲು ನಿರ್ವಹಣೆ ಮಾಡಲಾಗುವುದು.
- “ಸಾಮಧ್ಯ ಕಾರ್ಯಕ್ರಮತೆ ಅಭಿವೃದ್ಧಿ” ಸಾಧಿಸಲು ತರಬೇತಿ ಸಂಸ್ಥೆಗಳನ್ನು (ಸರ್ಕಾರಿ/ ಖಾಸಗಿ / ಸರ್ಕಾರೀತರ) ಇಲಾಖೆಯು ಗುರುತಿಸುವುದು.

ತೀವ್ರತರ ತರಬೇತಿಗಾಗಿ ಗುರುತಿಸಲಾದ ವಲಯಗಳು:

ಇಲಾಖೆಗಳಿಗೆ ತರಬೇತಿ ನೀಡಿಯನ್ನು ವಿನ್ಯಾಸಗೊಳಿಸುವುದು.

II 12 ಆರೋಗ್ಯ ಕಂದಾಯ, ಕೃಷಿ, ಶೀಕ್ಷಣ, ಮೊಲೀಸ್, ಮಹಿಳಾ ಮತ್ತು ಮಕ್ಕಳಾಭಿವೃದ್ಧಿ, ನಗರ ಮತ್ತು ಗ್ರಾಮೀಣಾಭಿವೃದ್ಧಿ ಇಲಾಖೆಗಳು, ಇಲಾಖೆಯ ಎಲ್ಲ ಹಂತದ ಸಿಬ್ಬಂದಿಗೆ ತೀವ್ರತರ ತರಬೇತಿ ನೀಡಲು, ತರಬೇತಿ ವಿನ್ಯಾಸಗಳನ್ನು ದೂಡಿಸಬೇಕು. ಈ ಇಲಾಖೆಗಳಲ್ಲಿ ಕೆಳ ಹಂತದಲ್ಲಿ ಸೇವೆಗಳನ್ನು ನೀಡುವ ಮತ್ತು ತನ್ನಾಲಕ ಅಭಿವೃದ್ಧಿಯನ್ನು ಸಾಧಿಸಲು ವಿಮಲವಾದ ಅವಕಾಶವಿದೆ.

ಅಧಿಕ ಮಾನವ ಶಕ್ತಿಯಿಳ್ಳ ಇಲಾಖೆಗಳು ರಾಜ್ಯ ತರಬೇತಿ ನೀಡಿಯ ಚೌಕಟ್ಟಿನೊಳಗೆ ತನ್ನ ತರಬೇತಿ ನೀಡಿ ಹಾಗೂ ತರಬೇತಿ ಯೋಜನೆಯನ್ನು ಸಿದ್ಧಪಡಿಸಬೇಕು. ಇಲಾಖೆಗಳ ತಮ್ಮ ಇಲಾಖೆಗಳ ತಮ್ಮ ನಿರ್ದಿಷ್ಟ ಅವಶ್ಯಕತೆಗಳನ್ನು ಗುರುತಿಸಬೇಕು. ಇಲಾಖೆಗಳ ಕೌಶಲ್ಯ ಹಾಗೂ ಕಾರ್ಯಕ್ರಮಗಳನ್ನು ಒಳಗೊಂಡ ನಿರ್ದಿಷ್ಟ ತರಬೇತಿಯನ್ನು ವಿನ್ಯಾಸಗೊಳಿಸಬೇಕು.

ತೀವ್ರತರ ತರಬೇತಿಗಾಗಿ ಪ್ರಸ್ತುಪಿಸಲಾದ ಕ್ಷೇತ್ರಗಳು:

I.13 ಎ) ಮಾಹಿತಿ ತಂತ್ರಜ್ಞಾನ

ಈ ಕೆಳಗಿನ ಉದ್ದೇಶಗಳನ್ನು ಸಾಧಿಸುವ ಸಲುವಾಗಿ ಸಂಬಂಧಿಸಿದ ತರಬೇತಿ ಕಾರ್ಯಕ್ರಮವು ಮಾಹಿತಿ ತಂತ್ರಜ್ಞಾನಕ್ಕೆ ಪ್ರಮುಖ ಮಾಹಿತಿಗಳನ್ನು ಒಳಗೊಂಡಿದೆ.

ಅ) ಸೇವೆಯನ್ನು ಒದಗಿಸುವ ಪ್ರಕ್ರಿಯೆಯನ್ನು ಸುಧಾರಿಸುವುದು.

ಆ) ಸಿಬ್ಬಂದಿ ವರ್ಗ ಮತ್ತು ಅಧಿಕಾರಿಗಳ ದಕ್ಷತೆಯನ್ನು ಹೆಚ್ಚಿಸಲು

ಇ) ಹೆಚ್ಚಿನ ಮಾಹಿತಿ ಪಡೆಯಲು ಅವಕಾಶ ಕೆಲ್ವಿಸುವುದು.

ಬಿ) ವಿಕೇಂದ್ರೀಕೃತ ಯೋಜನೆ ಮತ್ತು ಅಭಿವೃದ್ಧಿ :

ವಿಕೇಂದ್ರೀಕರಣ ಮತ್ತು ಜನರ ಭಾಗವಹಿಸುವಿಕೆ ಕುರಿತಂತೆ ತಾತ್ಕಾರ್ಕ ಮತ್ತು ಪ್ರಾಯೋಗಿಕ ವಿಷಯಗಳ ಮೇಲೆ ತರಬೇತಿ ಕಾರ್ಯಕ್ರಮಗಳು ಕೇಂದ್ರಿಕೃತವಾಗಿರಬೇಕು.

ಸಿ) ಆಡಳಿತ ಯಂತ್ರ ಮತ್ತು ನಿರ್ವಹಣೆ

ನಿಯಮ ಮತ್ತು ಕಾರ್ಯ ವಿಧಾನಗಳ ಜೊತೆಗೆ ಆಧುನಿಕ ನಿರ್ವಹಣೆ ತತ್ವಗಳನ್ನು ಅಧ್ಯ ಮಾಡಿಕೊಳ್ಳಲುವುದು ಮತ್ತು ಅಳವಡಿಸುವುದರ ಬಗ್ಗೆಯೂ ಸಹ ತರಬೇತಿ ಕಾರ್ಯಕ್ರಮಗಳು ಕೇಂದ್ರೀಕೃತವಾಗಿರಬೇಕು.

ಡಿ) ಸರಿಯಾದ ಯೋಜನೆಗಳನ್ನು ಸಿದ್ಧಪಡಿಸುವುದು, ಮೇಲ್ಮೈಕಾರಣ ಮಾಡುವುದು ಮತ್ತು ಹಣಕಾಸು ನಿರ್ವಹಣೆ

ಇ) ಸಾರ್ವಜನಿಕ ನೀತಿ, ವಿಶೇಷಣೆ ಮತ್ತು ಸಾರ್ವಜನಿಕ ಖಾಸಗಿ ಸಹಭಾಗಿತ್ವ ಒಳಗೊಂಡಂತೆ ತರಬೇತಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸುವುದು.

ಎಫ್) ಮನೋಭಾವನೆ ಮತ್ತು ಬದಲಾವಣೆಯ ನಿರ್ವಹಣೆ

ಜಿ) ಮಾಹಿತಿ ಹಕ್ಕಿನ ಮುಖಾಂತರ ಸರ್ಕಾರದಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆಯನ್ನು ಹೆಚ್ಚಿಸುವುದು.

ಹಿಚ್) ಸಾರ್ವಜನಿಕ ಖಾಸಗಿ, ಸಹಭಾಗಿತ್ವ ನೀತಿಯನ್ನು ಅಧ್ಯಯನ ಮಾಡಿ ಪರಿಣಾಮಕಾರಿಯಾಗಿ ಜಾರಿಗೊಳಿಸುವುದು.

ಇ) ಹಣಕಾಸು ನಿರ್ವಹಣೆ ಮುಂತಾದವು

ಜಿ) ಸಾರ್ವಜನಿಕ ನೀತಿಯಲ್ಲಿ ಲಿಂಗ ಸಂಖೇದನೆ.

II. 14. ತಳ ಹಂತದ ನೌಕರರ ತರಬೇತಿ ಕಾರ್ಯಕ್ರಮಗಳಲ್ಲಿಯೂ ಸಹಾ, ಕಾರ್ಯಕುಶಲತೆ, ಮತ್ತು ಮನೋಭಾವ ಬದಲಾವಣೆಗೆ ಹೆಚ್ಚಿನ ಒತ್ತು ನೀಡುವುದು. ಮಧ್ಯಾಂತರ ಹಂತಕ್ಕೆ ಭವಿಷ್ಯದ ಕಾರ್ಯ ಮತ್ತು ಜವಾಬ್ದಾರಿಗೆ ಅವರನ್ನು ಸೆಟ್ಟಿಗೊಳಿಸಲು ವೃತ್ತಿಪರ ಹಾಗೂ ತಾಂತ್ರಿಕ ಜ್ಞಾನದ ಅಭಿವೃದ್ಧಿ ಮತ್ತು ವೃತ್ತಿ ಜ್ಞಾನವನ್ನು ವಿಶಾಲಗೊಳಿಸುವ ನಿಟ್ಟನಲ್ಲಿ ತರಬೇತಿಯನ್ನು ವಿನ್ಯಾಸಗೊಳಿಸಬೇಕು. ಉನ್ನತ ಹಂತದ ತರಬೇತಿಯಲ್ಲಿ ನೀತಿ ನಿರೂಪಣೆಯಲ್ಲಿ ವಿವಿಧ ಹೋನದ ಸಂಬಂಧಗಳು, ಬದಲಾಗುತ್ತಿರುವ ಸಾಮಾಜಿಕ, ಆರ್ಥಿಕ ಮತ್ತು ತಂತ್ರಜ್ಞಾನದ ನಿಟ್ಟನಲ್ಲಿ ಸಾಮಧ್ಯವನ್ನು ಅಭಿವೃದ್ಧಿಪಡಿಸಲು ಮತ್ತು ತರಬೇತಿಯ ದೃಷ್ಟಿಕೋನವನ್ನು ತೀವ್ರಗೊಳಿಸುವುದು.

II.15. ಎಲ್ಲಾ ಹಂತದ ತರಬೇತಿಗಳಲ್ಲಿ ಬದಲಾಗುತ್ತಿರುವ ಸಂಸ್ಥೆಗಳ ಪರಿಸರವನ್ನು ಗಮನದಲ್ಲಿಟ್ಟುಕೊಂಡು ನಿರಂತರ ಮನೋಭಾವ ಬದಲಾವಣೆಗೆ ಅಸ್ವದ ಮಾಡಿಕೊಡಬೇಕು. ಇದರಿಂದಾಗಿ ಸಿಬ್ಬಂದಿ ವರ್ಗವು ಸಾರ್ವಜನಿಕ ಹಕ್ಕುಗಳ ಬಗ್ಗೆ ಹೆಚ್ಚಿನ ಕಳಕಳಿ ಮತ್ತು ಇಡೀ ಜನಸಮುದಾಯವನ್ನು ಕೇಂದ್ರಬೀಂದುವಾಗಿಸಿ ಸಾರ್ವಜನಿಕ ಸೇವೆಯಲ್ಲಿ ಒದಗಿಸುವಂತಾಗಿರಬೇಕು. ಇದರಿಂದಾಗಿ ಸಂಸ್ಥೆಯು ಉತ್ತಮ ಸೇವಾ ಸಂಸ್ಕೃತಿಯನ್ನು ಬೆಳೆಸಲು ಸಾಧ್ಯವಾಗಬೇಕು. ಹಂತಗಳ ನಡುವಿನ ಸಂಬಂಧ ತಂಡದ ಕಾರ್ಯ ಮತ್ತು ಉಪ ಶಾಖೆಗಳೊಂದಿಗೆ ಸಂಯೋಜನೆ ಮತ್ತು ಪ್ರೇರಣೆಗೆ ಅನುವ ಮಾಡಿಕೊಡುವುದು. ಎಲ್ಲಾ ಭಾಗಿದಾರರಿಗೆ ವೃತ್ತಿಪರ ಸಾಧನೆ ಮತ್ತು ಕಾರ್ಯ ತೃಪ್ತಿ ಇವುಗಳನ್ನು ಅಭಿವೃದ್ಧಿಪಡಿಸಲು ನೇರವಾಗುವುದು.

ಸಂಸ್ಥೆಯ ತರಬೇತಿ ಅವಶ್ಯಕತೆಗಳನ್ನು ಗುರುತಿಸುವುದು:

II.16 ವರ್ಷದ ಪ್ರಾರಂಭದಲ್ಲಿ, ಪ್ರತಿ ಇಲಾಖೆಯ ಪ್ರತಿ ಹಂತದ ಅಧಿಕಾರಿಗಳಿಗೆ /ಸಿಬ್ಬಂದಿಗಳಿಗೆ ಅಗತ್ಯವಿರುವ, ಜ್ಞಾನ, ಕೌಶಲ್ಯ ಮತ್ತು ಸಾಮಧ್ಯತೆಯನ್ನು ಗುರುತಿಸಬೇಕು. ತರಬೇತಿ ಮತ್ತು ತರಬೇತಿಯೇತರ ನಿರ್ದಿಷ್ಟ ಸಮಸ್ಯೆಗಳನ್ನು ಗುರುತಿಸಬೇಕು. ತರಬೇತಿ ಅವಶ್ಯಕತೆ ವಿಶೇಷಣೆಯು, ಇತರ ಸಮಸ್ಯೆಗಳನ್ನು ಸಹ ಬೆಳಕಿಗೆ ತರುತ್ತದೆ. (ಇದಕ್ಕೆ ತರಬೇತಿ ಪರಿಹಾರ ಇಲ್ಲದೆ ಇರಬಹುದು). ಇಲಾಖೆಗಳು, ಈ ಸಮಸ್ಯೆಗಳನ್ನು ಪರಿಹರಿಸಲು ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುವುದು.

ತರబೇತಿ ವ್ಯವಸ್ಥಾಪಕರು:

II.17. ಪ್ರತಿ ಇಲಾಖೆಯಲ್ಲಿ ತರబೇತಿ ಕೋಶವನ್ನು ಸ್ವಜಿಸಬೇಕು. ಈ ವಿಭಾಗವು ಇಲಾಖೆಯ ಪ್ರಸ್ತುತ ಮತ್ತು ಭವಿಷ್ಯದ ತರబೇತಿ ಚಟುವಟಿಕೆಗಳನ್ನು ನಿರ್ವಹಿಸಲು ತರಬೇತುದಾರರನ್ನು ಹೊಂದಿರಬೇಕು. ಎಲ್ಲಿ 500 ಸಂಖ್ಯೆಗಿಂತ ಹೆಚ್ಚಿನ ನೌಕರರು ಇರುತ್ತಾರೋ, ಅಲ್ಲಿ ಪ್ರತಿ ಇಲಾಖೆಯು, ಇಲಾಖಾ ತರబೇತಿ ವ್ಯವಸ್ಥಾಪಕರನ್ನು ಗುರುತಿಸಬೇಕು / ನಾಮ ನಿರ್ದೇಶನ ಮಾಡಬೇಕು. ತರబೇತಿ ವ್ಯವಸ್ಥಾಪಕರು, ಅವರ ಇಲಾಖೆಗೆ ಸಂಬಂಧಿಸಿದಂತೆ, ತರబೇತಿ ಅವಶ್ಯಕತೆಗಳನ್ನು ಗುರುತಿಸುವುದು, ಸಾಮರ್ಥ್ಯದ ಮಟ್ಟವನ್ನು ವಿನ್ಯಾಸಗೊಳಿಸುವುದು ಮತ್ತು ಪ್ರತಿ ನೌಕರರ ಕಾರ್ಯ ನಿರ್ವಹಣೆಯನ್ನು ಮೇಲ್ಮೀಡಾರಣೆ ಮಾಡುವುದು, ಮುಂತಾದ ಕಾರ್ಯಗಳನ್ನು ನಿರ್ವಹಿಸುವರು. 500ಕ್ಕಿಂತ ಕಡಿಮೆ ನೌಕರರಿರುವ ಇಲಾಖೆಯಲ್ಲಿ, ಆಡಳಿತ ಶಾಖೆಯ ಉನ್ನತ ಅಧಿಕಾರಿ, ತರబೇತಿ ವ್ಯವಸ್ಥಾಪಕರ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸುತ್ತಾರೆ. (ಅನುಬಂಧ 1 ಮತ್ತು 2).

ಕಾರ್ಯ ವಿಶೇಷಣೆ:

II.18. ತರబೇತಿಯನ್ನು ವಿನ್ಯಾಸಗೊಳಿಸಲು, ಸಾಮರ್ಥ್ಯತೆಯನ್ನು ಗುರುತಿಸುವುದು ಮತ್ತು ತರబೇತಿ ಅವಶ್ಯಕತೆಗಳ ವಿಶೇಷಣೆ ಇವು ಆಧಾರವಾಗಿರಬೇಕು. ತರಬೇತುದಾರರು ಮತ್ತು ಇಲಾಖಾ ತರబೇತಿ ವ್ಯವಸ್ಥಾಪಕರು, ದೋರೆಯವ ತರబೇತಿ ಸಂಪನ್ಮೂಲಗಳ ಉತ್ತಮ ಬಳಕೆಯ ಯೋಜನೆಯಲ್ಲಿ ಕಾಳಜಿ ವಹಿಸಬೇಕು ಇಂತಹ ಚಟುವಟಿಕೆಗಳಲ್ಲಿ, ಅವಶ್ಯಕವಿದ್ದಲ್ಲಿ ತಜ್ಞರನ್ನು ತೊಡಗಿಸಿಕೊಳ್ಳಬಹುದು.

II.19. ವಿದೇಶ ತರబೇತಿ:

‘ಎ’ ವ್ಯಂದದ ಅಧಿಕಾರಿಗಳನ್ನು ಅವರ ಜ್ಞಾನ, ಕೌಶಲ್ಯ ಮತ್ತು ಮನೋಭಾವನೆಯನ್ನು ವ್ಯಾಧಿಪಡಿಸಲು ತರబೇತಿಗಾಗಿ ವಿದೇಶಗಳಿಗೆ ನಿಯೋಜಿಸಬಹುದು.

II.20. ತರబೇತಿ ವಿಧಾನಗಳು:

ತರబೇತಿಯ ವ್ಯವಸ್ಥಿತ ಪ್ರಸ್ತಾವನೆ

ಕಾರ್ಯದಕ್ಷತೆಯನ್ನು ಸುಧಾರಣೆಗೊಳಿಸುವುದು ಯಾವುದೇ ಸಂಸ್ಥೆ, ಇಲಾಖೆ ಅಥವಾ ವ್ಯಾಪ್ತಿಯಲ್ಲಿ ಇಂದು ತುಂಡಿತ ಅವಶ್ಯಕತೆಯಾಗಿದೆ. ಆದ್ದರಿಂದ ವ್ಯವಸ್ಥಿತ ಪ್ರಸ್ತಾವನಾ ತರబೇತಿಯ ಮೊದಲನೆಯ ಹಂತದಲ್ಲಿ, ಸಮಸ್ಯೆಗಳ ಸ್ವರೂಪ ಮತ್ತು ಕಾರ್ಯಕ್ಷಮತೆಯ ಅಂತರವನ್ನು ಸಾಧ್ಯವಾದಪ್ಪು ಕರಾರುವಾಕ್ಷಾಗಿ ಗುರುತಿಸಲು ವಿಧಿ ಬಗೆಯ ವಿಶೇಷಣೆ ಕ್ರಮಗಳ ಬಳಸಬೇಕಾಗುತ್ತದೆ.

ಕಾರ್ಯಕ್ಷಮತೆಯನ್ನು ಸುಧಾರಿಸುವುದಕ್ಕೆ ಸಂಬಂಧಿಸಿದ ಕ್ಷೇತ್ರದ ಸಂಪೂರ್ಣ ವ್ಯಾಪ್ತಿಯನ್ನು ಒಮ್ಮೆ ಗುರುತಿಸಿದರೆ, ನೌಕರರ ತರబೇತಿ ಅಗತ್ಯತೆ ಅಥವಾ ನೌಕರರ ಮಟ್ಟವನ್ನು ಗುರುತಿಸಬಹುದು. ಇದು ಸೂಕ್ತ ತರబೇತಿ ಮಾಡುಲ್ಲಾಗಳನ್ನು ಯೋಜಿಸಿ ರೂಪಿಸುವುದಕ್ಕೆ ನೆಲಗಟ್ಟಿನ್ನು ಒದಗಿಸುತ್ತದೆ. ಕೆಲವು ಸಮಸ್ಯೆಗಳು ಮತ್ತು ಅಗತ್ಯತೆಗಳು ಹಾಲಿ ಇರುವ ತರబೇತಿ ಉಪಬಂಧಗಳ ವ್ಯಾಪ್ತಿಯಲ್ಲಿ ಬರಬಹುದು ಮತ್ತು ಕೆಲವನ್ನು ಸುಲಭವಾಗಿ ನಿರ್ವಹಿಸಬಹುದು; ಇನ್ನು ‘ಕೆಲವು ಸಮಸ್ಯೆಗಳಿಗೆ ವಿಶೇಷ ಗಮನವನ್ನು ನೀಡಬೇಕಾಗಬಹುದು. ಆದ್ದರಿಂದ ತರబೇತಿಯ ವ್ಯವಸ್ಥಿತ ಪ್ರಸ್ತಾವನೆಯ ಅನುಷ್ಠಾನದಲ್ಲಿ, ಕೌಶಲಭರಿತ ಶಿಕ್ಷಣವನ್ನು ಒಳಗೊಂಡ, ತರಬೇತಿದಾರರ ಸ್ತ್ರೀಯ ಮತ್ತು ಉತ್ಸಾಹಮೂರ್ಖ ಪಾಲ್ಯಾಳ್ಯಾಪಿಕೆಯೊಂದಿಗೆ ಕಲಿಕಾ ಚಟುವಟಿಕೆಯನ್ನು ಒಳಗೊಂಡಿರುತ್ತದೆ.

II.21. ಕಡಿಮೆ ವೆಚ್ಚದಲ್ಲಿ ಉತ್ತಮ ಫಲಿತಾಂಶದ ವಿಶೇಷಣ, ದೂರೆಯವ ಭೌತಿಕ ತರಬೇತಿಯ ಮೂಲಭೂತ ಸೌಕರ್ಯಗಳು ಮತ್ತು ಪ್ರೀಕ್ರಿಯಾರ್ಥಿಕಗಳ ಗುಂಪು, ಇವುಗಳ ಆಧಾರದ ಮೇಲೆ ಎಲ್ಲಾ ತರಬೇತಿಯ ವಿಧಾನಗಳಾದ ಕೆಲಸ ಮಾಡುತ್ತಿರುವ ಸ್ಥಳದಲ್ಲಿ ತರಬೇತಿ, ಬ್ರೇನ್ ಸ್ಟ್ರೋಮ್‌ಎಂಜೆನ್‌ ಉಪನ್ಯಾಸ, ಗುಂಪು ಚರ್ಚೆ, ಗುಂಪು ಅಭಾಸಗಳು, ಪ್ರಕರಣಗಳ ಆದ್ಯಯನ, ಪಾತ್ರ ನಿರ್ವಹಣೆ, ವಿಚಾರಗೊಣೆ, ಬಾಗಿಲು ಹಂತದ ತರಬೇತಿ, ಕಾರ್ಯಾಗಾರ, ಕ್ಷೇತ್ರಭೇಟೆ, ಗಣಕ ಆಧಾರಿತ ತರಬೇತಿ, ದೂರಕಲೆಕೆ ವಿಧಾನ ಮಂತಾದವರ್ಗಗಳನ್ನು ಒಳಗೊಂಡಿರುತ್ತದೆ.

ಮೇಲೆ ಕಣಿಸಿದ ವಿಧಾನಗಳು, ಮನೋಭಾವ ತರಬೇತಿ ಮತ್ತು ಅಂತರ ವ್ಯಕ್ತಿ ಹಾಗೂ ಸಮನ್ವಯ ಕೌಶಲಗಳನ್ನು ನೀಡಲು ಮತ್ತು ಅಭಿವೃದ್ಧಿಪಡಿಸಲು ಸಹಾಯಕವಾಗುವುದು. ತರಬೇತಿಯಿಂದ ಇಲಾಖೆಯ, ಸಂಸ್ಥೆಯ, ವ್ಯಕ್ತಿಯ ಕಾರ್ಯಚರಣೆಯನ್ನು ಸುಧಾರಿಸುವುದು ಪ್ರಮುಖ ಗುರಿಯಾಗಿದೆ.

ಉಪಗ್ರಹ ಆಧಾರಿತ ದೂರಕಲೆಕೆ ಸಂಪರ್ಕ:

II.22. ಉಪಗ್ರಹ ಆಧಾರಿತ ಪರಸ್ಪರ ಪ್ರತಿಕ್ರಿಯೆ ತರಬೇತಿ ಕಾರ್ಯಕ್ರಮಗಳು:

II.23. ಇದರ ಪ್ರಮುಖ ಲಕ್ಷಣವೆಂದರೆ ರಾಜ್ಯ ಮಟ್ಟದಲ್ಲಿನ ಸಂವಹನ ಜಾಲವು ಜೆಲ್ಲಾ ಮತ್ತು ಬ್ಲಾಕ್ ಮಟ್ಟಕ್ಕೆ ಸಂಪರ್ಕವನ್ನು ಕಲ್ಪಿಸುವುದು; ತನ್ನಾಲಕ ಜೆಲ್ಲಾ ಮತ್ತು ತಾಲ್ಲೂಕು ಹಂತದ ಅಧಿಕಾರಿಗಳು, ಆಯ್ದು ಹೊಂದಿದ ಜನಪ್ರತಿನಿಧಿಗಳು, ಸ್ವಯಂಸೇವಾ ಸಂಸ್ಥೆಯ ಪ್ರತಿನಿಧಿಗಳು ಮತ್ತು ಇಲಾಖೆಗಳ ಸಿಬ್ಬಂದಿಗಳಿಗೆ ಏಕಾಲದಲ್ಲಿ ತಲುಪುವಂತೆ ಮಾಡುವುದು. ಮೈಸೂರಿನ ಅಬ್ಜುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣಭಿವೃದ್ಧಿ ಸಂಸ್ಥೆಯು 5 ಹೊರ ಪ್ರಸಾರ ಕೋಣಗಳೊಂದಿಗೆ ಉಪಗ್ರಹ ಆಧಾರಿತ ಸಂಪರ್ಕ ವ್ಯವಸ್ಥೆಯ ಅನುಕೂಲವನ್ನು ಹೊಂದಿದೆ ಮತ್ತು ನೋಡಲ್ ಕೇಂದ್ರವಾಗಿ ಕಾರ್ಯ ನಿರ್ವಹಿಸುತ್ತದೆ.

II.24. ಉಪಗ್ರಹ ಆಧಾರಿತ ದೂರ ಸಂಪರ್ಕ ತರಬೇತಿ ಉದ್ದೇಶಗಳು:

- ಅಧಿಕ ಪ್ರಮಾಣದಲ್ಲಿ ಅಧಿಕಾರಿಗಳಿಗೆ ಮತ್ತು ಸಿಬ್ಬಂದಿಗಳಿಗೆ ತರಬೇತಿಯ ಪ್ರಯೋಜನವನ್ನು ತಲುಪಿಸುವುದು.
- ಈ ವ್ಯವಸ್ಥೆಯ ಉದ್ದೇಶವೇನೆಂದರೆ, ಕ್ಷೇತ್ರವಲಯದ ಅಧಿಕಾರಿಗಳ ಮತ್ತು ಕಾರ್ಯ ನಿರ್ವಹಕ ಸಿಬ್ಬಂದಿಗಳ ಜ್ಞಾನ ಮತ್ತು ಕೌಶಲಗಳನ್ನು ವೃದ್ಧಿಗೊಳಿಸುವುದು ಮತ್ತು ಉತ್ತಮ ಕಾರ್ಯಕ್ರಾನಿರ್ವಹಣೆಯನ್ನು ವೃದ್ಧಿಪಡಿಸುವಲ್ಲಿ ಸಹಾಯ ಮಾಡುವುದು.
- ನಗರ ಮತ್ತೇ ಪಂಚಾಯತ್ ರಾಜ್ ಸಂಸ್ಥೆಯ ಚುನಾಯಿತ ಪ್ರತಿನಿಧಿಗಳು, ಗ್ರಾಮ ಮಟ್ಟದ ಸಿಬ್ಬಂದಿ ವರ್ಗದವರಿಗೆ ಹಾಗೂ ಸ್ವಯಂ ಸೇವಾ ಸಂಸ್ಥೆಗಳಿಗೆ ಪರಿಣಾಮ ರೀತಿಯಲ್ಲಿ ತರಬೇತಿ ನೀಡಬಹುದಾಗಿರುತ್ತದೆ.

ದೂರಕಲೆಕೆ ವಿಧಾನ:

II.25. ರಾಜ್ಯದ ವಿಶ್ವವಿದ್ಯಾಲಯಗಳ ಸಹಾಯದೊಂದಿಗೆ ಅವಶ್ಯಕತೆಗನುಗಳಾಗಿ ಅಂದರೆ ಇ-ಆಡಳಿತ, ಇ-ಉಪನ್ಯಾಸಗಳು, ಸಂವಹನ, ಹಣಕಾಸು ನಿರ್ವಹಣೆ, ಪ್ರಾಯೋಜನ ನೀತಿ ಮಂತಾದವರ್ಗಳಿಗೆ ತರಬೇತಿ ಸಂಸ್ಥೆಗಳು ದೂರಕಲೆಕೆ ಸಾಮರ್ಪ್ರಾಜನ್ಮನ್ನು ವಿನ್ಯಾಸಗೊಳಿಸಬಹುದು.

ತರಬೇತಿ ಕಾರ್ಯಕ್ರಮಗಳನ್ನು ಕಾರ್ಯಗತಗೊಳಿಸುವುದು:

II.26. ತರಬೇತಿ ಕೌಶಲಗಳಲ್ಲಿ ತರಬೇತಿ ಹೊಂದಿದ ಕೌಶಲ್ಯ ತರಬೇತುದಾರರ ಸಹಯೋಗದೊಂದಿಗೆ ತರಬೇತಿಯನ್ನು ಕಾರ್ಯಗತಗೊಳಿಸುವುದು ಇಲಾಖೆಗಳ ಜವಾಬ್ದಾರಿಯಾಗಿರುತ್ತದೆ. ಎಲ್ಲಾ ಇಲಾಖೆಗಳಲ್ಲಿ ಮತ್ತು ತರಬೇತಿ ಸಂಸ್ಥೆಗಳಲ್ಲಿ ತಜ್ಜ್ಞ ತರಬೇತಿದಾರರ ತಂಡವನ್ನು ಬೆಳೆಸಬೇಕು. ಈ ತಂಡ ತರಬೇತಿ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಕಾರ್ಯಗತಗೊಳಿಸಲು, ತರಬೇತಿ ವ್ಯವಸ್ಥಾಪಕರು, ಅಂತರಿಕ ಬೋಧಕರು, ನಿವೃತ್ತ ಅಧಿಕಾರಿಗಳು, ಸಮಾಲೋಚಕರು, ಸಿಬ್ಬಂದಿಗಳು ಮತ್ತು ಆಹ್ವಾನಿತ ತರಬೇತುದಾರನ್ನು ಒಳಗೊಂಡಿರುತ್ತದೆ.

ರಾಜ್ಯಾಧಿಕಾರಿ ಯಂತೆ ರಾಜ್ಯ ಉದ್ದೇಶ ಕಾರ್ಯವನ್ನು ಮಾಡಬೇಕು. ತರಬೇತಿ ಮೊಹರ್ ಮತ್ತು ನಂತರದ ಚಟುವಟಿಕೆಗಳು: ಇಲ್ಲಿ ಈಗ ಇನ್ನಾರೆಗೆ ಸಂಸ್ಥೆಗಳ ಮತ್ತು ಇಲ್ಲಿ ಅಧಿಕಾರಿಗಳನ್ನು ಸಿಬ್ಬಂದಿಗಳನ್ನು ಆಯ್ದು ಮಾಡಬೇಕು. ತರಬೇತಿ ನಂತರ ಸಂಸ್ಥೆಗಳ ಮತ್ತು ಇಲ್ಲಾಬೆಗಳ ಅವರನ್ನು ಯುಕ್ತವಾದ ಸಾಫ್ತೀಕ್ರಿಯೆ ಮಾಡಲು ಪ್ರಯತ್ನ ಪಡಬೇಕು. ಅವರಿಗೆ ಹೊಸ ವಿಚಾರಧಾರೆಗಳನ್ನು ಮತ್ತು ಕೌಶಲ್ಯಗಳನ್ನು ವಿನಿಯೋಗಿಸಲು ಸಾಕಷ್ಟು ಅವಕಾಶವಿರಬೇಕು. ತರಬೇತಿ ಕಾರ್ಯಕ್ರಮದ ಅವಧಿಯಲ್ಲಿ ಸಂಸ್ಥೆಗಳ ಪ್ರಶ್ನಾಧಿಕಾರಿಗಳೊಂದಿಗೆ ಸಂಪರ್ಕ ಹೊಂದಿರಬೇಕು. ತರಬೇತಿ ಪಡೆ ಪ್ರಶ್ನಾಧಿಕಾರಿಗಳು ಅವರ ಕಾರ್ಯ ಕ್ಷೇತ್ರಕ್ಕೆ ಹಿಂದಿರುಗಿದ ನಂತರ ತರಬೇತಿ ಸಂಸ್ಥೆಗಳೂ ಸಹ ಪ್ರಶ್ನಾಧಿಕಾರಿಗಳೊಂದಿಗೆ ಮತ್ತು ಸಂಸ್ಥೆಗಳೊಂದಿಗೆ ಸಂಪರ್ಕ ಹೊಂದಿರಬೇಕು.

ತರಬೇತಿಯ ಮೇಲ್ಮೈಚಾರಣ ಮತ್ತು ಮೌಲ್ಯಮಾಪನ:

II.28. ಮೌಲ್ಯಮಾಪನವು ಕಲಿಕೆ ಮತ್ತು ಅಭಿವೃದ್ಧಿ ಪ್ರಕ್ರಿಯೆಯ ಅಧಿಭಾಜ್ಯ ಅಂಗವಾಗಿರುತ್ತದೆ. ತರಬೇತಿ ಕಾರ್ಯಕ್ರಮ ನಿರ್ಧಿಷ್ಟ ಉದ್ದೇಶಗಳನ್ನು ಸಾಧಿಸಿಯೇ ಎಂಬುದನ್ನು ಅನೇಕ ಪರೀಕ್ಷೆಗಳ ಮತ್ತು ಮೌಲ್ಯ ನಿರ್ಧಾರಣೆಗಳ ಮೂಲ ಮಾಡಲಾಗುತ್ತದೆ. ಪ್ರಶ್ನಾಧಿಕಾರಿಯ ತರಬೇತಿ ನಂತರದ ಕಾರ್ಯನಿರ್ವಹಣೆ ಬಗ್ಗೆ ಅರಿಯಲು ತರಬೇತಿ ನಡೆದು ಆಯಾ ತಿಂಗಳ ನಂತರ ಪ್ರಶ್ನಾಧಿಕಾರಿಯ ತಕ್ಷಣದ ನಿಕಟ ವರಿಷ್ಟ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆಯಬಹುದು. ಆಯಾ ಇಲಾಬೆಗಳಲ್ಲಿ ಅಂತರ್ಭಾಗ ಮಾಹಿತಿಯನ್ನು ನಿರ್ವಹಿಸುವುದು, ಪ್ರಶ್ನಾಧಿಕಾರಿಗಳಿಂದ ತರಬೇತಿಯ ಅವಧಿ ನಂತರ ಪ್ರಶ್ನಾಧಿಕಾರಿಯ ಉಪಯೋಗಿತೆಯನ್ನು ಪಡೆಯಬಹುದು ಮತ್ತು ಸಂಸ್ಥೆಯ ಮುಖ್ಯಸ್ಥರಿಂದ ಸಹ ಎಷ್ಟರೆ ಮಟ್ಟಿಗೆ ಕಾರ್ಯ ನಿರ್ವಹಣೆ ಸಮಸ್ಯೆಗಳು ಬಗೆಹರಿದಿವೆ ಎಂಬುದರ ಬಿಂದು ಮಾಹಿತಿಯನ್ನು ಪಡೆಯಬಹುದು.

ತರಬೇತಿ ಸಂಸ್ಥೆಗಳ ತರಬೇತಿ ಚಟುವಟಿಕೆಗಳನ್ನು ಉತ್ತಮಪಡಿಸಲು ಸಮಾಲೋಚಕರನ್ನು ನೇಮಿಸಬಹುದು.

ಮೌಲ್ಯಮಾಪನ:

II.29. ಸಂಸ್ಥೆಗಳಿಂದ, ತರಬೇತಿ ಸಂಸ್ಥೆಗಳಿಂದ ಅಥವಾ ಬಾಹ್ಯ ಸಂಸ್ಥೆಗಳಿಂದ ತರಬೇತಿ ಪರಿಣಾಮದ ಬಗ್ಗೆ ನಿಯತಕಾಲದಲ್ಲಿ ಮೌಲ್ಯಮಾಪನವಾಗಬೇಕು. ಇದರ ಆಧಾರದ ಮೇಲೆ ತರಬೇತಿಯಲ್ಲಿ ಸೂಕ್ತ ಮಾಪಾದಂಗಳನ್ನು ಮಾಡಬಹುದು.

III ಕುನಾಯಿತ ಪ್ರತಿನಿಧಿಗಳಿಗೆ ತರಬೇತಿ

III.1. ಗುರಿ:

- ಸಂವಿಧಾನದ 73ನೇ ಮತ್ತು 74ನೇ ತಿದ್ದುಪಡಿಗಳು ಗ್ರಾಮೀಣ ಮತ್ತು ನಗರ ಪ್ರದೇಶಗಳ ತಳಹಂತದ ಸ್ಥಳೀಯ ಸರ್ಕಾರಗಳನ್ನು ಶಾತರಿಪಡಿಸುತ್ತವೆ.
- ಸಂವಿಧಾನವು ಸ್ಥಳೀಯ ಆಡಳಿತ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾಗಿಯನ್ನು ಕೆಲ್ವಿಸಿದೆ.
- ಸಂವಿಧಾನ ತಿದ್ದುಪಡಿಯ ಯೋಜನೆಯಿಂದ ಪ್ರಾರಂಭಿಸಿ ಸಂಪನ್ಮೂಲ ಕ್ರೋಧಿಕರಣದಂತಹ ಪ್ರಕಾರ್ಯಗಳನ್ನು ನಿರ್ವಹಿಸಲು ಸ್ಥಳೀಯಾಡಳಿತ ಸಂಸ್ಥೆಗಳಿಗೆ ಅಧಿಕಾರವನ್ನು ನೀಡಿದೆ.
- ಆದ್ದರಿಂದ ಉತ್ತಮ ಆಡಳಿತ ಮತ್ತು ಸರ್ಕಾರದ ಕಾರ್ಯವೇಲಿಯನ್ನು ಎತ್ತಿ ಹಿಡಿಯಲು ಕುನಾಯಿತ ಪ್ರತಿನಿಧಿಗಳನ್ನು ಸಬಲರನ್ನಾಗಿ ಮಾಡುವುದು ಅತ್ಯಗ್ರಹಿತವಾಗಿದೆ.

III.2. ಉದ್ದೇಶಗಳು:

- ಆಡಳಿತದ ಕ್ಷೇತ್ರದಲ್ಲಿ ಚುನಾಯಿತ ಪ್ರತಿನಿಧಿಗಳು ತಮ್ಮ ಪಾತ್ರ ಮತ್ತು ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ಭಾಯಿಸಲು ಸಾಧ್ಯವಾಗುವಂತೆ ಸಬಲೀಕರಿಸುವುದು.
- ಲಿಂಗ ಸಂರೋಹನೆಯ ಬಗ್ಗೆ ಅರಿವು ಮೂಡಿಸುವುದರ ಮೂಲಕ ಮಹಿಳಾ ಪ್ರತಿನಿಧಿಗಳಿಗೆ ತಮ್ಮ ಕರ್ತವ್ಯ ಮತ್ತು ಜವಾಬ್ದಾರಿಗಳನ್ನು ನಿರ್ವಹಿಸಲು ಶಕ್ತರನ್ನಾಗಿಸುವುದು.
- ಆಡಳಿತದಲ್ಲಿ ಸಕಾರಾತ್ಮಕ ಪಾತ್ರವಹಿಸಲು ಸಾಮರ್ಥ್ಯ ನಿರ್ಮಾಣ ಮಾಡುವುದು.
- ಅವರ ನಿರ್ದಿಷ್ಟ ಕಾರ್ಯಕ್ರಮಗಳಲ್ಲಿ ಸಮಗ್ರ ಅಭಿವೃದ್ಧಿಗಾಗಿ ದುಡಿಯಲು ಸಬಲೀಕರಿಸುವುದು.
- ಸರ್ಕಾರದ ನೀತಿ ಮತ್ತು ಕಾರ್ಯಕ್ರಮಗಳನ್ನು ಅರ್ಥ ಮಾಡಿಕೊಳ್ಳುವಂತೆ ಮಾಡುವುದು.
- ಸರ್ಕಾರದ ಸಿಬ್ಬಂದಿಗಳೊಂದಿಗೆ ಉತ್ತಮ ಸಮಸ್ಯೆಯದಿಂದ ಕಾರ್ಯನಿರ್ವಹಿಸುವಂತೆ ಅರಿವು ಮೂಡಿಸುವುದು.
- ಅವರ ಕ್ಷೇತ್ರದಲ್ಲಿ ಉತ್ತಮ ಸೇವೆ ನೀಡಲು ಸಬಲೀಕರಿಸುವುದು.

ತರಬೇತಿ ವಿಧಾನಗಳು:

III.3. ಚುನಾಯಿತ ಪ್ರತಿನಿಧಿಗಳಿಗೆ ಅವರ ಕಾರ್ಯವಧಿಯಲ್ಲಿ ಕನಿಷ್ಠ 3 ಬಾರಿ ತರಬೇತಿ ನೀಡಬೇಕು. ನಗರ ಮತ್ತು ಗ್ರಾಮೀಣ ಪ್ರದೇಶದ ಎಲ್ಲಾ ಚುನಾಯಿತ ಪ್ರತಿನಿಧಿಗಳಿಗೆ ಚುನಾವಣೆ ನಡೆದ ತಕ್ಷಣ ತರಬೇತಿ ನೀಡಬೇಕು. ನಂತರದಲ್ಲಿ ಪ್ರತಿ ಏರಡು ವರ್ಷಕ್ಕೂ ಕಾರ್ಯಕ್ರಮಗಳನ್ನು ಕುರಿತು ಮಾಹಿತಿಯನ್ನು ನೀಡುವ ಮೂಲಕ ಅವರ ಕೌಶಲ್ಯ ಮತ್ತು ಜ್ಞಾನವನ್ನು ಉತ್ತಮಪಡಿಸಲು ತರಬೇತಿಗಳನ್ನು ನಡೆಸುವುದು.

III.4. ರಾಜ್ಯ ನಗರಾಡಳಿತ ಸಂಸ್ಥೆ ಮತ್ತು ಅಭ್ಯಾಸ ನಿರ್ದೇಶಕ ಸಾಬ್ ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಗಳು ಕ್ರಮವಾಗಿ ನಗರ ಮತ್ತು ಗ್ರಾಮೀಣ ಪ್ರದೇಶಕ್ಕೆ ಸಂಬಂಧಿಸಿದ ತರಬೇತಿ ಮತ್ತು ಸಾಮರ್ಥ್ಯ ಮೂಡಿಸುವ ಚಟುವಟಿಕೆಗಳನ್ನು ನಿರ್ವಹಿಸುವುದು. ಈ ಕಾರ್ಯದಲ್ಲಿ ಅವರು ಸರ್ಕಾರೇತರ ಸಂಸ್ಥೆಗಳನ್ನು ಮತ್ತು ಇತರ ತರಬೇತಿ ಸಂಸ್ಥೆಗಳನ್ನು ತೋಡಿಸಿಕೊಳ್ಳಬಹುದು.

III.5. ಉಪಗ್ರಹ ಆಧಾರಿತ ದೂರಸಂಪರ್ಕ ಮತ್ತು ಮುಖಾಮುಖಿ ತರಬೇತಿಗಳ ಮೂಲಕ ನಿರಂತರವಾಗಿ ಚುನಾಯಿತ ಪ್ರತಿನಿಧಿಗಳ ಸಾಮರ್ಥ್ಯವನ್ನು ಬೆಳೆಸುವುದು. ಉಪಗ್ರಹ ಆಧಾರಿತ ದೂರಸಂಪರ್ಕ ತರಬೇತಿಯೊಂದಿಗೆ ಇತರ ವಿನೋದನ ಹೊಸ ವಿಧಾನಗಳಾದ ವಿಡಿಯೋ ಸಮ್ಯೇಳನ ಇ-ಕಲೆಕ್ ಮತ್ತು ವೆಬ್ ಆಧಾರಿತ ವಿಧಾನಗಳನ್ನು ಬಳಸಬಹುದು.

IV ತರಬೇತಿ ಸಂಸ್ಥೆಗಳ ಪಾತ್ರ:

IV.1. ಆಡಳಿತ ತರಬೇತಿ ಸಂಸ್ಥೆ, ಮೈಸೂರು ಎಲ್ಲಾ ಅಧಿಕಾರಿಗಳಿಗೆ ತರಬೇತಿಗೆ ನೋಡಲ್ ಸಂಸ್ಥೆಯಾಗಿದೆ. ಇದು ರಾಜ್ಯ ಸರ್ಕಾರದ 'ಎ' ಮತ್ತು 'ಬಿ' ವರ್ಗದ ಅಧಿಕಾರಿಗಳ ತರಬೇತಿ ಅವಶ್ಯಕತೆಗಳನ್ನು ಮೊರ್ದೆಸುತ್ತದೆ. ಆಡಳಿತ ತರಬೇತಿ ಸಂಸ್ಥೆಯ ನೇರ ಅಧೀನದಲ್ಲಿ ಸರ್ಕಾರಿ ಅಧಿಕಾರಿಗಳಿಗೆ/ ಸಿಬ್ಬಂದಿಗಳಿಗಲ್ಲದೆ ಚುನಾಯಿತ ಪ್ರತಿನಿಧಿಗಳಿಗೆ ತರಬೇತಿ ನೀಡುವ ರಾಜ್ಯ ನಗರಾಭಿವೃದ್ಧಿ ತರಬೇತಿ ಸಂಸ್ಥೆ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಗಳಿವೆ. ರಾಜ್ಯ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಅಧೀನದಲ್ಲಿ 4 ವಿಭಾಗೀಯ ಕೇಂದ್ರಗಳು ಕಾರ್ಯ ನಿರ್ವಹಿಸುತ್ತಿವೆ. ಆಡಳಿತ ತರಬೇತಿ ಸಂಸ್ಥೆಯ ವ್ಯಾಪ್ತಿಯಲ್ಲಿ 26 ಜಿಲ್ಲೆಗಳ ಸಂಸ್ಥೆಗಳು

ಕಾರ್ಯನಿರ್ವಹಿಸುತ್ತಿದ್ದು, 'ಸಿ' ಮತ್ತು 'ಡಿ' ವ್ಯಂದದ ನೋಕರಿಗೆ ವೃತ್ತಿ ತರಬೇತಿಗಳು ಮತ್ತು ಸಾಮಾನ್ಯ ಸೇವಾ ತರಬೇತಿಗಳನ್ನು ನಡೆಸುತ್ತಿವೆ. ಸಚಿವಾಲಯ ತರಬೇತಿ ಸಂಸ್ಥೆಯ ರಾಜ್ಯ ಸರ್ಕಾರದ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಕಾರ್ಯದರ್ಶಿಗಳ ನೇರ ನಿಯಂತ್ರಣದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕನಾರ್ಕ ರಾಜ್ಯ ಸಚಿವಾಲಯದ ಅಧಿಕಾರಿಗಳಿಗೆ/ ಸಿಬ್ಬಂದಿಗೆ ತರಬೇತಿಗಳನ್ನು ನಡೆಸುತ್ತಿದೆ (ಅನುಭಂದ - 3).

IV.2. ರಾಜ್ಯದ ವಿವಿಧ ಇಲಾಖೆಗಳಲ್ಲಿ ಸುಮಾರು 200 ಸರ್ಕಾರ ತರಬೇತಿ ಸಂಸ್ಥೆಗಳಿವೆ (ಅನುಭಂದ - 4 ರಲ್ಲಿ ಪಟ್ಟಿ ಲಗತ್ತಿಸಿದೆ). ಆಡಳಿತ ತರಬೇತಿ ಸಂಸ್ಥೆ, ಮೈಸೂರು ನೋಡಲ್ಲಿ ತರಬೇತಿ ಸಂಸ್ಥೆಯಾಗಿದೆ. ಆಡಳಿತ ತರಬೇತಿ ಸಂಸ್ಥೆಯ ಸರ್ಕಾರಕ್ಕೆ ತರಬೇತಿ ಸಮಾಲೋಚಕ ಸಂಸ್ಥೆಯಾಗಿಯೂ ಸಹ ಕಾರ್ಯ ನಿರ್ವಹಿಸುತ್ತದೆ.

IV.3. ಸರ್ಕಾರದ ತರಬೇತಿ ಸಂಸ್ಥೆಗಳನ್ನು ಹೊರತುಪಡಿಸಿ ಅಧಿಕ ಸಂಖ್ಯೆಗಳಲ್ಲಿ ಖಾಸಗಿ ತರಬೇತಿ ಸಂಸ್ಥೆಗಳು ಮತ್ತು ಸರ್ಕಾರೇತರ ಸಂಸ್ಥೆಗಳೂ ಸಹ ತರಬೇತಿ ನೀಡುವ ಕಾರ್ಯದಲ್ಲಿ ತೋಡಗಿಸಿವೆ. ಸರ್ಕಾರದ ಇಲಾಖೆಗಳು ಅವರ ನೋಕರಿಗೆ ತರಬೇತಿ ನೀಡಲು ಇಂತಹ ಸಂಸ್ಥೆಗಳನ್ನು ಉಪಯೋಗಿಸಿಕೊಳ್ಳಬೇಕು.

V ವೃತ್ತಿ ಜೀವನದ ಪ್ರಗತಿ:

ತರಬೇತಿದಾರರ ಕೌಶಲ್ಯಗಳನ್ನು ವೃದ್ಧಿಪಡಿಸಲು ರಾಜ್ಯದ ಹೊರಗೆ ಕೋರ್ಸ್‌ಗಳಿಗೆ ತರಬೇತಿದಾರರನ್ನು ಪ್ರತಿನಿಯೋಜಿಸಲು ವೃತ್ತಿ ಜೀವನ ಅಳವಡಿಸಿಕೊಳ್ಳಬೇಕು.

VI ಸಮಾಲೋಚನೆ:

ತರಬೇತಿ ಸಂಸ್ಥೆಗಳು ಸಮಾಲೋಚನಾ ಕಾರ್ಯಗಳನ್ನು ಕೈಗೊಳ್ಳಬಹುದು. ತರಬೇತಿ ಸಂಸ್ಥೆ ತರಬೇತಿ ಸಂಸ್ಥೆಗಳನ್ನಾಗಿ ಸಮಾಲೋಚನಾ ಕಾರ್ಯಗಳನ್ನು ಕೈಗೊಳ್ಳಬಹುದು.

VII ಮುಕ್ತಾಯ:

VII.1. ಇಲಾಖೆಗಳ ಆಡಳಿತ ವರದಿಯಲ್ಲಿ ಇಲಾಖೆಗಳು ಕೈಗೊಂಡ ಮಾನವ ಸಂಪನ್ಮೂಲ ಅಭಿವೃದ್ಧಿ ಚೆಮುವಟಕ್ಕೆ ಮತ್ತು ರಾಜ್ಯ ತರಬೇತಿ ನೀತಿಯಲ್ಲಿ ಅವುಗಳಿಗೆ ಸೂಕ್ತವಾದ ಅಂಶಗಳನ್ನು ಜಾರಿಗೊಳಿಸುವಲ್ಲಿ ಇಲಾಖೆಗಳು ಕೈಗೆ ಕ್ರಮದ ಬಗ್ಗೆ ಒಂದು ಸಂಕ್ಷಿಪ್ತ ವರದಿ ಇರಬೇಕು.

VII.2. ಈ ನೀತಿಯನ್ನು 5 ವರ್ಷಕ್ಕೂಮೆಚ್ಚಿ ಮನರಾವಲೋಕನ ಮಾಡಲಾಗುವುದು ಮತ್ತು ಅಗತ್ಯಬಿದ್ಧರೆ ಬದಲಾವಣೆಗಳನ್ನು ಅಳವಡಿಸಿಕೊಳ್ಳಲಾಗುವುದು.

ಅನುಭಂದ-1

ತರಬೇತಿಯ ನಿರ್ವಹಣೆ

ಇತ್ತೀಚಿನ ಸರ್ಕಾರದ ನೀತಿಯ ಬದಲಾವಣೆಗಳ ಫಲಿತಾಂಶವಾಗಿ ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ತರಬೇತಿ ಸಂಸ್ಥೆಗಳ ನೆರವಿನೊಂದಿಗೆ ತರಬೇತಿ ಕಾರ್ಯಗಳ ಉತ್ತಮ ನಿರ್ವಹಣೆ ಅತ್ಯಗತ್ಯವಾಗಿದೆ. ಈ ತರಬೇತಿ ಕಾರ್ಯಗಳ ನಿರ್ವಹಣೆಯು ತರಬೇತಿ ಸಂಸ್ಥೆಗಳ ನಿರ್ವಹಣೆಯೊಂದಿಗೆ, ತರಬೇತಿ ನಿರ್ವಹಣೆ ಮೇಲೆ ಕೇಂದ್ರೀಕರಿಸುತ್ತದೆ.

ರಾಜ್ಯ ಸರ್ಕಾರವು ತರಬೇತಿ ನೀಡುವುದಕ್ಕಾಗಿ ಮಹತ್ತರ ಸಂಪನ್ಮೂಲಗಳನ್ನು ತೋಡಿಸಿದೆ. ತರಬೇತಿ ಚಟುವಟಿಕೆಗಳಿಗೆ ಹಂತಾಸಿನ ಬೆಂಬಲ ಮತ್ತು ತರಬೇತಿ ಕಾರ್ಯಗಳಿಗೆ ಸರ್ಕಾರಿ ಅಧಿಕಾರಿಗಳನ್ನು ವೃದ್ಧಿಗೊಳಿಸುವುದು ಸಂಪನ್ಮೂಲಗಳಲ್ಲಿ ಸೇರ್ವಡೆಯಾಗಿದೆ. ಈ ವೆಚ್ಚವನ್ನು ಪ್ರತಿಪಾದಿಸಲು ಮತ್ತು ಸಂಪನ್ಮೂಲಗಳನ್ನು ಪರಿಣಾಮಕಾರಿಯಾಗಿ ಮತ್ತು ಸಮರ್ಥವಾಗಿ ಉಪಯೋಗ ಮಾಡಿಕೊಳ್ಳಲು ಕಾರ್ಯಕ್ರಮತೆಯಿಂದ ನಿರ್ವಹಿಸುವುದು ಅತಿ ಮಹತ್ವದ ಕಾರ್ಯವಾಗಿದೆ.

ತರಬೇತಿ ಕಾರ್ಯ ನಿರ್ವಹಣೆ ಈ ಕೆಳಗಿನ ಕಾರ್ಯಕ್ಷೇತ್ರ ಚಟುವಟಿಕೆಗಳನ್ನೊಳಗೊಂಡಿದೆ:

ಅ) ತರಬೇತಿ ಅವಶ್ಯಕತೆಗಳ ವಿಶೇಷಣೆಯನ್ನು ಗುರುತಿಸುವುದು(ತ.ಆ.ಇ).

ಆ) ತರಬೇತಿ ವಿನ್ಯಾಸ ಮತ್ತು ಯೋಜನೆಗಳನ್ನು ಸಿದ್ಧಪಡಿಸುವುದು.

ಇ) ತರಬೇತಿಯನ್ನು ನಡೆಸುವುದು.

ಈ) ತರಬೇತಿ ಫಲಿತಾಂಶಗಳ ಮೇಲ್ಮೈಚಾರಣೆ ಮತ್ತು ಮೌಲ್ಯಮಾಪನ

ತರಬೇತಿ ನಿರ್ವಹಣೆಯ ಚಟುವಟಿಕೆಗಳು ಈ ರೀತಿ ಇವೆ.

ಅ) ಸಂಘಟನೆಯ ಅಥವಾ ಸಂಸ್ಥೆಯ ತರಬೇತಿ ಮತ್ತು ಅಭಿವೃದ್ಧಿ ಕಾರ್ಯಗಳನ್ನು ಪರಿಶೀಲಿಸುವುದು.

ಆ) ಸಂಸ್ಥೆಯ ತರಬೇತಿ ಮತ್ತು ಅಭಿವೃದ್ಧಿ ನೀತಿಯನ್ನು ಮತ್ತು ಕಾರ್ಯ ವೈವಿರಿಯನ್ನು ಮೌಲ್ಯಮಾಪನ ಮಾಡುವುದು.

ಇ) ಸಂಸ್ಥೆಯ ತರಬೇತಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಮೇಲೆ ಪ್ರಭಾವ ಬೀರುವ ಅಂಶಗಳನ್ನು ಮೌಲ್ಯನಿರ್ದರ್ಶನ ಮಾಡುವುದು.

ಈ) ಸಂಸ್ಥೆಯ ತರಬೇತಿ ಮತ್ತು ಅಭಿವೃದ್ಧಿ ಅವಶ್ಯಕತೆಗಳಿಗೆ ಸೂಕ್ತ ತಂತ್ರಾಂಶಗಳನ್ನು ಸೂಚಿಸುವುದು.

ಉ) ಸಂಸ್ಥೆಯ ತರಬೇತಿಕ್ರಮಗಳನ್ನು ಪರಿಷ್ಠಿಸುವುದು.

ಇಲಾಖೆಗಳ ಸಂಸ್ಥೆಯ ತರಬೇತಿ ಮತ್ತು ಅಭಿವೃದ್ಧಿ ಕಾರ್ಯಕ್ರಮಗಳ ಅಧಿಕಾರಿಗಳಿಗೆ ಸೂಕ್ತ (ಎಂಎಲ್) ಅಧಿಕಾರಿಗಳ ಸಂಖ್ಯೆ ಮತ್ತು ಸೂಕ್ತ ಕಾರ್ಯಕ್ರಮಗಳ ವಿವರಗಳನ್ನು ತಿಳಿಸಲಾಗುವ ಮುದ್ರಣ (ಎಂಎಲ್) ಅಧಿಕಾರಿಗಳ ತಿಳಿಸಲಾಗುವ ಮುದ್ರಣ (ಎಂಎಲ್.ಎಎ) ಅಧಿಕಾರಿಗಳ ತಿಳಿಸಲಾಗುವ ಮುದ್ರಣ (ಎಂಎಲ್.ಎಎ.ಎಎ) ಅಧಿಕಾರಿಗಳ ತಿಳಿಸಲಾಗುವ ಮುದ್ರಣ (ಎಂಎಲ್.ಎಎ.ಎಎ.ಎಎ) ಅಧಿಕಾರಿಗಳ ತಿಳಿಸಲಾಗುವ ಮುದ್ರಣ (ಎಂಎಲ್.ಎಎ.ಎಎ.ಎಎ.ಎಎ)

ಇಲಾಖಾ ತರಬೇತಿ ವ್ಯವಸ್ಥಾಪಕರು, ತಮ್ಮ ಸಂಘಗಳಲ್ಲಿನ ನೌಕರರನ್ನು ಸುಧಾರಣೆಗೊಳಿಸುವ ಜವಾಬ್ದಾರಿಗಳನ್ನು ನಿರ್ವಹಿಸಲು ಸಹಕರಿಗಳಾಗಿರಬೇಕು. ತರಬೇತಿ ವ್ಯವಸ್ಥಾಪಕರು, ತಮ್ಮ ಹುದ್ದೆಗಳನ್ನು ಸ್ವೀಕರಿಸಿದ ಕೂಡಲೇ ತರಬೇತಿ ನಿರ್ವಹಣೆ (ಎಂಟಿಟಿ) ತರಬೇತಿ ಅಗತ್ಯ ವಿಶ್ಲೇಷಣೆ (ಟಿಎನ್‌ಎ), ನೇರ ತರಬೇತಿ ನೀಡುವವನ ಕೌಶಲ್ಯಗಳು (ಡಿಟಿಎಸ್) ತರಬೇತಿಯ ರೂಪರೇಷ್ಟ್ (ಡಿಎಟಿ) ಮತ್ತು ತರಬೇತಿ ಮೌಲ್ಯಮಾಪನ (ಇಂಟಿಟಿ) ಅನುಭವಾತ್ಮಕ ಕಲಿಕೆ ಸಾಧನ (ಇಲಾಟಿ) ದಂಥ ತರಬೇತಿ ನೀಡುವವರಿಗೆ ನೀಡುವಂಥ ತರಬೇತಿಯನ್ನು ಕೈಗೊಳ್ಳಬೇಕು. ಇದು, ತರಬೇತಿ ವ್ಯವಸ್ಥಾಪಕರ ಪಾತ್ರವೇನೆಂಬುದನ್ನು ವಿಶದವಡಿಸಲು ಮತ್ತು ಸ್ಥಿರಪಡಿಸಲು ಮತ್ತು ತರಬೇತಿ ನೀಡುವ ವ್ಯವಸ್ಥಾಪಕರ ಕರ್ತವ್ಯಗಳನ್ನು ನಿರ್ವಹಿಸಲು ಸಹಾಯಕವಾಗುತ್ತದೆ.

ಇಲಾಖೆಯ ಹುದ್ದೆಗಳ ಶೈಳಿಯಲ್ಲಿ ತರಬೇತಿ ವ್ಯವಸ್ಥಾಪಕರಿಗೆ ಪ್ರಮುಖ ಸ್ಥಾನ ನೀಡಲೇ ಬೇಕಾಗುತ್ತದೆ. ತರಬೇತಿ ಮತ್ತು ಅದಕ್ಕೆ ಆರ್ಥಿಕ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳಲ್ಲಿ ಅವರು ಇಲಾಖೆಯಲ್ಲಿ ನಿಣಾಯಕ ಕೈಗೊಳ್ಳುವ ಉನ್ನತ ಮಟ್ಟದ ಅವಿಭಾಜ್ಯ ಅಂಗವಾಗಿರಬೇಕು.

ಇಲಾಖೆಯ ಹುದ್ದೆಗಳ ಶೈಳಿಯಲ್ಲಿ ತರಬೇತಿ ವ್ಯವಸ್ಥಾಪಕರಿಗೆ ಪ್ರಮುಖ ಸ್ಥಾನ ನೀಡಲೇ ಬೇಕಾಗುತ್ತದೆ. ತರಬೇತಿ ಮತ್ತು ಅದಕ್ಕೆ ಆರ್ಥಿಕ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳಲ್ಲಿ ಅವರು ಇಲಾಖೆಯಲ್ಲಿ ನಿಣಾಯಕ ಕೈಗೊಳ್ಳುವ ಉನ್ನತ ಮಟ್ಟದ ಅವಿಭಾಜ್ಯ ಅಂಗವಾಗಿರಬೇಕು.

ಇಲಾಖೆಯ ಹುದ್ದೆಗಳ ಶೈಳಿಯಲ್ಲಿ ತರಬೇತಿ ವ್ಯವಸ್ಥಾಪಕರಿಗೆ ಪ್ರಮುಖ ಸ್ಥಾನ ನೀಡಲೇ ಬೇಕಾಗುತ್ತದೆ. ತರಬೇತಿ ಮತ್ತು ಅದಕ್ಕೆ ಆರ್ಥಿಕ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳಲ್ಲಿ ಅವರು ಇಲಾಖೆಯಲ್ಲಿ ನಿಣಾಯಕ ಕೈಗೊಳ್ಳುವ ಉನ್ನತ ಮಟ್ಟದ ಅವಿಭಾಜ್ಯ ಅಂಗವಾಗಿರಬೇಕು.

ಇಲಾಖೆಯ ಹುದ್ದೆಗಳ ಶೈಳಿಯಲ್ಲಿ ತರಬೇತಿ ವ್ಯವಸ್ಥಾಪಕರಿಗೆ ಪ್ರಮುಖ ಸ್ಥಾನ ನೀಡಲೇ ಬೇಕಾಗುತ್ತದೆ. ತರಬೇತಿ ಮತ್ತು ಅದಕ್ಕೆ ಆರ್ಥಿಕ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳಲ್ಲಿ ಅವರು ಇಲಾಖೆಯಲ್ಲಿ ನಿಣಾಯಕ ಕೈಗೊಳ್ಳುವ ಉನ್ನತ ಮಟ್ಟದ ಅವಿಭಾಜ್ಯ ಅಂಗವಾಗಿರಬೇಕು.

ಇಲಾಖೆಯ ಹುದ್ದೆಗಳ ಶೈಳಿಯಲ್ಲಿ ತರಬೇತಿ ವ್ಯವಸ್ಥಾಪಕರಿಗೆ ಪ್ರಮುಖ ಸ್ಥಾನ ನೀಡಲೇ ಬೇಕಾಗುತ್ತದೆ. ತರಬೇತಿ ಮತ್ತು ಅದಕ್ಕೆ ಆರ್ಥಿಕ ವ್ಯವಸ್ಥೆಗೆ ಸಂಬಂಧಿಸಿದ ವಿಷಯಗಳಲ್ಲಿ ಅವರು ಇಲಾಖೆಯಲ್ಲಿ ನಿಣಾಯಕ ಕೈಗೊಳ್ಳುವ ಉನ್ನತ ಮಟ್ಟದ ಅವಿಭಾಜ್ಯ ಅಂಗವಾಗಿರಬೇಕು.

ಅನುಬಂಧ - 3

ಆಡಳಿತ ತರಬೇತಿ ಸಂಸ್ಥೆಯ ಸಮನ್ವಯ ಪಾತ್ರ

ಆಡಳಿತ ತರಬೇತಿ ಸಂಸ್ಥೆ, ಮೈಸೂರು ರಾಜ್ಯದ ಅಗ್ರ ತರಬೇತಿ ಸಂಸ್ಥೆ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡುವ ಮೂಲ ಜವಾಬ್ದಾರಿ ನಿರ್ವಹಿಸಲು ಅನೇಕ ತರಬೇತಿ ಸಂಸ್ಥೆಗಳಿವೆ. ಆಡಳಿತ ತರಬೇತಿ ಸಂಸ್ಥೆಯು ಎಲ್ಲಾ ಇಲಾಖೆಗಳ ಅಧಿಕಾರಿಗಳಿಗೆ ತರಬೇತಿ ನೀಡುವಲ್ಲಿ ಸಮನ್ವಯ ಪಾತ್ರ ವಹಿಸುತ್ತದೆ. ಆಡಳಿತ ತರಬೇತಿ ಸಂಸ್ಥೆಯಲ್ಲಿ ಎಲ್ಲಾ ಇಲಾಖೊ ಅಧಿಕಾರಿಗಳಿಗೆ ವ್ಯತೀ ಬುನಾದಿ ತರಬೇತಿ ಮತ್ತು ಮಧ್ಯಮ ಹಂತದ ತರಬೇತಿಯನ್ನು ನಡೆಸಲಾಗುವುದು. (ಅ) ಮಾನವ ಸಂಪನ್ಮೂಲ ಅಭಿವೃದ್ಧಿ, ಆಡಳಿತದಲ್ಲಿ ನೀತಿ, ಸರ್ಕಾರದಲ್ಲಿ ಹೊಣೆಗಾರಿಕೆಯನ್ನು ಮೂಡಿಸುವುದು. (ಆ) ಸಾಮಾಜಿಕ ಮತ್ತು ಗ್ರಾಮಾಂತರ ಕಾರ್ಯಕ್ರೇತರಿಗಳು, ಬಡತನ ನಿರ್ಮಾಳನ, ಬಾಲಕಾರ್ಮಿಕ ಮೂಡಿಸುವುದು. (ಇ) ಸಮಾನತೆ ಮತ್ತು ವಿಕಲಚೇತನರ ಬಗ್ಗೆ ದೃಷ್ಟಿಕೋನ ಬದಲಾವಣೆ ಮುಂತಾದವುಗಳನ್ನೊಂದಂತೆ (ಇ) ಲಿಂಗ ಸಮಾನತೆ ಮತ್ತು ವಿಕಲಚೇತನರ ಬಗ್ಗೆ ದೃಷ್ಟಿಕೋನ ಬದಲಾವಣೆ ಮತ್ತು ಜವಾಬ್ದಾರಿಗಳನ್ನೊಂದಂತೆ (ಈ) ಕಾನೂನು. ಹಣಕಾಸಿನ ನಿರ್ವಹಣೆ, ಬಟವಾಡ ಅಧಿಕಾರಿಗಳ ಕೆರ್ವೆ ಮತ್ತು ಜವಾಬ್ದಾರಿಗಳನ್ನೊಂದಂತೆ (ಈ) ಕಾನೂನು. ಮಾನವಹಕ್ಕು, ನ್ಯಾಯಾಲಯ ಕಾರ್ಯಕ್ರಿಯಾನ, ಮಾಹಿತಿ ಹಕ್ಕುಗಳನ್ನೊಂದಂತೆ ಮತ್ತು (ಉ) ಮಾಹಿತಿ ಮಾನವಹಕ್ಕು, ನ್ಯಾಯಾಲಯ ಕಾರ್ಯಕ್ರಿಯಾನ, ಮಾಹಿತಿ ಹಕ್ಕುಗಳನ್ನೊಂದಂತೆ ಮತ್ತು ಉತ್ತಮ ತಂತ್ರಜ್ಞಾನ, ಮುಂತಾದ ತರಬೇತಿಗಳನ್ನು ಸಹ ಆಡಳಿತ ತರಬೇತಿ ಸಂಸ್ಥೆಯು ನಡೆಸುತ್ತದೆ. ಉತ್ತಮ ತರಬೇತಿಗಳನ್ನು ಸಹ ಆಡಳಿತ ತರಬೇತಿ ಸಂಸ್ಥೆಯು ನಡೆಸುತ್ತದೆ. ಆಡಳಿತ ತರಬೇತಿಗಳನ್ನು ಸಿದ್ಧಪಡಿಸುವಲ್ಲಿ ಮತ್ತು ಇಲಾಖೊ ಕೈಪಿಡಿ ಸಿದ್ಧಪಡಿಸುವಲ್ಲಿ ಸಹಯೋಗ ನೀಡುತ್ತದೆ. ಆಡಳಿತ ತರಬೇತಿ ಸಂಸ್ಥೆಯು ಇತರ ಇಲಾಖೆಗಳ ತರಬೇತಿ ಕಾರ್ಯದಲ್ಲಿ ಮೇಲ್ಮೀಕರಣ ಮತ್ತು ಸಮನ್ವಯ ಕಾರ್ಯನಿರ್ವಹಿಸುತ್ತದೆ ಆಡಳಿತ ತರಬೇತಿ ಸಂಸ್ಥೆಯಿಂದ ರಾಜ್ಯದ ಮತ್ತು ರಾಷ್ಟ್ರದ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ. ಆಡಳಿತ ತರಬೇತಿ ಸಂಸ್ಥೆಯಿಂದ ರಾಜ್ಯದ ಮತ್ತು ರಾಷ್ಟ್ರದ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ. ಆಡಳಿತ ತರಬೇತಿ ಸಂಸ್ಥೆಯಿಂದ ರಾಜ್ಯದ ಮತ್ತು ರಾಷ್ಟ್ರದ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ. ಆಡಳಿತ ತರಬೇತಿ ಸಂಸ್ಥೆಯಿಂದ ರಾಜ್ಯದ ಮತ್ತು ರಾಷ್ಟ್ರದ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ. ಆಡಳಿತ ತರಬೇತಿ ಸಂಸ್ಥೆಯಿಂದ ರಾಜ್ಯದ ಮತ್ತು ರಾಷ್ಟ್ರದ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ.

ಆಡಳಿತ ತರಬೇತಿ ಸಂಸ್ಥೆಯು ಇಲಾಖೆಗಳಿಗೆ ತರಬೇತಿ ಅವಶ್ಯಕತೆಗಳನ್ನು ವಿಶೇಷಿಸುವಲ್ಲಿ ಮತ್ತು ತರಬೇತಿ ವಿನ್ಯಾಸಗಳನ್ನು ಸಿದ್ಧಪಡಿಸುವಲ್ಲಿ ಮತ್ತು ಇಲಾಖೊ ಕೈಪಿಡಿ ಸಿದ್ಧಪಡಿಸುವಲ್ಲಿ ಸಹಯೋಗ ನೀಡುತ್ತದೆ. ಆಡಳಿತ ತರಬೇತಿ ಸಂಸ್ಥೆಯು ಇತರ ಇಲಾಖೆಗಳ ತರಬೇತಿ ಕಾರ್ಯದಲ್ಲಿ ಮೇಲ್ಮೀಕರಣ ಮತ್ತು ಸಮನ್ವಯ ಕಾರ್ಯನಿರ್ವಹಿಸುತ್ತದೆ ಆಡಳಿತ ತರಬೇತಿ ಸಂಸ್ಥೆಯಿಂದ ರಾಜ್ಯದ ಮತ್ತು ರಾಷ್ಟ್ರದ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ. ಆಡಳಿತ ತರಬೇತಿ ಸಂಸ್ಥೆಯಿಂದ ರಾಜ್ಯದ ಮತ್ತು ರಾಷ್ಟ್ರದ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ. ಆಡಳಿತ ತರಬೇತಿ ಸಂಸ್ಥೆಯಿಂದ ರಾಜ್ಯದ ಮತ್ತು ರಾಷ್ಟ್ರದ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ. ಆಡಳಿತ ತರಬೇತಿ ಸಂಸ್ಥೆಯಿಂದ ರಾಜ್ಯದ ಮತ್ತು ರಾಷ್ಟ್ರದ ತರಬೇತಿ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುತ್ತದೆ.

ಅಬ್ದುಲ್ ನಜೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ಧಿ ಸಂಸ್ಥೆ ಮತ್ತು ರಾಜ್ಯ ನಗರಾಭಿವೃದ್ಧಿ ಸಂಸ್ಥೆಗಳನ್ನು ಸದ್ರೂಪ ನಜೀರ್ ಸಾಬ್ ನಜೀರ್ ಸಂಸ್ಥೆಗಳಿಗೆ ಮತ್ತು ನಗರ ಸ್ಥಳೀಯ ಸಂಸ್ಥೆಗಳಿಗೆ ಮೇಲ್ಮೀಂದ ತರಬೇತಿಗಳನ್ನು ಏರ್ಪಡಿಸುತ್ತದೆ.

ಆಡಳಿತ ತರಬೇತಿ ಸಂಸ್ಥೆಗೆ ಕಾರ್ಯನಿರ್ವಹಣೆ ಸ್ವಾಯತ್ತತೆ ನೀಡಲಾಗುವುದು. ಹೆಚ್ಚಿನ ಅರ್ಹತೆಯನ್ನು ಹೊಂದಿದ ಬೋಧನಾ ಸಿಬ್ಬಂದಿಯನ್ನು ಪಡೆಯುವ ಉದ್ದೇಶದಿಂದ ಆಡಳಿತ ತರಬೇತಿ ಸಂಸ್ಥೆಯ ವೈಂದ ಮತ್ತು ನೇಮಕಾತಿ ನಿಯಮಗಳನ್ನು, ಸೂಕ್ತವಾಗಿ ಬದಲಾವಣೆ ಮಾಡಲಾಗುವುದು. ಜೆಲ್ಲಾ ತರಬೇತಿ ಸಂಸ್ಥೆಗಳನ್ನು ಸದ್ರೂಪಾಗೊಳಿಸಿ “ಪರಿಣಿತ ಕೇಂದ್ರ”ಗಳನ್ನಾಗ್ನಿ ಮಾಡಲಾಗುವುದು.

ಅನುಬಂಧ - 4

LIST OF TRAINING INSTITUTES IN KARNATAKA (DEPARTMENT WISE)

01. Agriculture Department

- a. Chitradurga
- b. Gadag – Krishi Vignya Kendra, Hulikoti
- c. Gulbarga – DD-DATC, Kottanuer
- d. Hassan – DD-DATC, Arakalgudu
- e. Haveri – DD-DATC, Kumta
- f. Karwar – DD-DATC, Kumta
- g. Koppala – DD-DATC, Agriculture Training Centre
- h. Mandya – DD-DATC,, VC Farm, Mandya
- i. Mangalore – DD-DATC,, Belthangadi, DK Mangalore
- j. Mysore – DD-DATC,, Rangasamudra, TN.pura Taluk
- k. Raichur – DD-DATC, Dadasaguru
- l. Ramangara Farmers Training Institutes
- m. Rural Farmers Training Institutes, JKVK – University of Agriculture, Bangalore
- n. Shimoga, – DD-DATC, Badravathi
- o. Tumkur – DD of Agriculture DATC,- Chiknahalli, Seira taluk
- p. Davangere Kaddazi, DATC
- q. Udupi Krishi Vignya Kendra, Brhamavar
- r. Agriculture Extension Wing, University of Agriculture Science, Bangalore
- s. Agriculture Extension Wing, University of Agriculture Science, Dharwad
- t. Dharwad, DD-DATC
- u. Dharwad Krishi Vignay Kendra, Hulikoti
- v. Dharwad Krishi Kigarike Gramina Abivrudhi

02. Agriculture Marketing Training Institute

- a. Agriculture Marketing Training Institute - Mysore
- b. Agriculture Marketing Training Institute – Hubli

03. Animal Husbandry

- a. Piggery Breeding Station, Bangalore.
- b. State Poultry Training Institute, Bangalore
- c. State Livestock and breeding Training Centre, Bangalore.
- d. Rabbit Training center, Hesargatta, Bangalore
- e. Kukuta Training centre, Bangalore

04. All India Institute of Speech and Hearing, Mysore

05. Center Excise

- a. National Academy of Customs Excise and Narcotics Training Institute

06. Central Institute of Plastics Engineering and Technology Mysore

07. Central Institute of hindi

08. Central Sericulture Research and Training Institute, Mysore

09. Central Silk Technological Research Institute, Bangalore

10. Cooperative Department

- a. Karnataka Institute of Cooperative management, Bangalore.

11. CSIR Centre for Mathematic Modeling and Computer Simulatuion

12. Department of Primary and Secondary Education

- a. District Institute of Education and Training, Bagalkote

- b. District Institute of Education and Training, Bangalore – R

- c. District Institute of Education and Training, Bangalore – U

- d. District Institute of Education and Training, Belgaum

- e. District Institute of Education and Training, Bellary

- f. District Institute of Education and Training, Bidar

- g. District Institute of Education and Training, Bijapur
- h. District Institute of Education and Training, Chamarajanagara
- i. District Institute of Education and Training, Chickballapura
- j. District Institute of Education and Training, Chickmagalore
- k. District Institute of Education and Training, Chitradurga
- l. District Institute of Education and Training, Coorg
- m. District Institute of Education and Training, Hubli/ Dharwad
- n. District Institute of Education and Training, Davanagere
- o. District Institute of Education and Training, Gadag
- p. District Institute of Education and Training, Gulbarga
- q. District Institute of Education and Training, Hassan
- r. District Institute of Education and Training, Haveri
- s. District Institute of Education and Training, Kolar
- t. District Institute of Education and Training, Koppala
- u. District Institute of Education and Training, Mandya
- v. District Institute of Education and Training, Mangalore
- w. District Institute of Education and Training, Mysore
- x. District Institute of Education and Training, Raichur
- y. District Institute of Education and Training, Ramanagara
- z. District Institute of Education and Training, Shimoga
- aa. District Institute of Education and Training, Tumkur
- bb. District Institute of Education and Training, Udupi
- cc. District Institute of Education and Training, Uttarakannada

13. Department of Personnel and Administrative Reforms

- a. Administrative Training Institute, Mysore
- b. District Training Institute, Bangalore, Rural
- c. District Training Institute, Bangalore, Urban
- d. District Training Institute, Bellary
- e. District Training Institute, Belgaum
- f. District Training Institute, Bijapur, Bagalkote
- g. District Training Institute, Bidar
- h. District Training Institute, Chickmagalore
- i. District Training Institute, Chitradurga, Davanagere
- j. District Training Institute, Dharwad, Gadag, Haveri
- k. District Training Institute, Gulbarga
- l. District Training Institute, Hassan
- m. District Training Institute, Kolar
- n. District Training Institute, Madekeri
- o. District Training Institute, Mangalore, Udupi
- p. District Training Institute, Mandya
- q. District Training Institute, Mysore, Chamarajanagar
- r. District Training Institute, Raichur, Koppal
- s. District Training Institute, Shimoga
- t. District Training Institute, Sirsi
- u. District Training Institute, Tumkur
- v. District Training Institute, Ramanagara

14. Finance Department

- a. Centre Budget & Policy Studies, Bangalore

15. Fisheries Department

- a. Fisheries Training Centre, KRS, Mandya

- b. Fisheries Training Centre, Mandya

- c. Fisheries Training Centre, Hesaraghatta

- d. B.R. Project, Lakvalli, Shimoga

- e. Fisheries Training Centre, Bethamangala

- f. Girijana Training Centre, Kabini, HD Kote

- g. Fish Production Centre, Nirusagara, Kalngathi Taluk, Dharwad

- h. Fish Formers Training Centre, Hadagalli, Ballari

- i. Fish Formers Training Centre, Raichur

- j. Fish Formers Training Centre, Karimudanahalli

- k. Fish Formers Training Centre, Tumkur

- l. Fish Formers Training Centre, Shimoga

- m. Fish Formers Training Centre, Hassan

- n. Fish Formers Training Centre, Chickmagalur

- o. Fish Formers Training Centre, Udupi

- p. Fish Formers Training Centre, Karwar

16. Forest Department

- a. Forest Technology and Administrative Training Institute, Bangalore

- b. Forest Training Institute, Gungarkati, Dharwada

- c. Forest Training Institute, Thatihalli, Haliyal, Karwar

- d. Forest Guard Training Centre, Kushalnagar

- e. Forest Guard Training Centre, Bidar

- f. Forest Guard Training Centre, Yelwala

17. HAL Management Academy

18. Health & Family Welfare Department

- a. State Institute of HFW Bangalore
- b. District Training Institute – (DHFW) – Mysore
- c. District Training Institute – (DHFW) – Madikeri
- d. District Training Institute – (DHFW) – Mangalore
- e. District Training Institute – (DHFW) – Chikmagalur
- f. District Training Institute – (DHFW) – Chitradurga
- g. District Training Institute – (DHFW) – Tumkur
- h. District Training Institute – (DHFW) – Kolar
- i. District Training Institute – (DHFW) – Bellary
- j. District Training Institute – (DHFW) – Raichur
- k. District Training Institute – (DHFW) – Gulbarga
- l. District Training Institute – (DHFW) – Ramangara
- m. District Training Institute – (DHFW) – Bidar
- n. District Training Institute – (DHFW) – Mandya
- o. District Training Institute – (DHFW) – Bijapur
- p. District Training Institute – (DHFW) – Uttara Kannada
- q. District Training Institute – (DHFW) – Dharwad
- r. District Training Institute – (DHFW) – Belgaum
- s. District Training Institute – (DHFW) – Hassan
- t. District Training Institute – (DHFW) – Shimoga

19. Home Department

- a. Karnataka Police Academy, Mysore
- b. Police Training Centre – Gulberga
- c. Police Training School- Kanakapura
- d. Karnataka State Police Training School – Channa patna
- e. Police Driving and Maintenance School – Yalhanka

- g. Armed Police Training School – Yalhanka
 - h. Home Guard Training Academy, Bangalore
20. Horticulture Department
- a. Lalbag Horticulture Training centre
 - b. Naguvan Training Centre, KRS, Mandya – Krishnappa
 - c. Housure Siddapura Horticulture Training Centre
 - d. Mudugeri Horticulture Training Centre, Chikmagalore
 - e. Chikjogi halli Horticulture Training Centre, Bellary
 - f. Iyean halli Horticulture Training Centre, Chitradurga
 - g. Munirabad Horticulture Training Centre, Koppal
 - h. Hidkar Dam Horticulture Training Centre, Belgaum
 - i. Chandrampalli Horticulture Training Centre, Gulberga
 - j. Gadag Horticulture Training Centre, Gadag
21. Indian Institute of Management, Bangalore
22. Indian Institute of Public Administration, Bangalore
23. Judiciary Departments
- a. Judicial Academy – Bangalore
24. Karnataka State Sericulture Research & Development Institute, Bangalore.
25. Karnataka State Silk research Development Institute, Bangalore
26. KPTCL HRD Training Institute, Bangalore.
27. Postal Training Institute, Mysore
28. National Institute of Advances Studies, Bangalore
29. Public Work Department
- a. Engineering Staff College, Mysore
30. Prison Training Institute – Mysore
31. Regional Institute of Education – NCERT
32. Revenue Department
- a. Survey Settlement Training Institute, Mysore
 - b. Regional Training Institute – Gulberga
 - c. Centre for Disaster Management (ATI Campus) Mysore
 - d. Karnataka State Natural Disaster Monitoring Centre

33. Rural Development and Panchayat Raj Department
- Sri. Abdul Nazir Sab State Institute of Rural Development
34. Secretariat Training Institute, Bangalore
35. Sericulture Department
- Karnataka State Silk Research Development Institute
 - Karnataka State Sericulture Research & Development Institute
 - Silk Formers Training Centre, Chamrajnagar - Kuder
 - Silk Formers Training Centre, Ramangara, Channapatna
 - Silk Formers Training Centre, Hassan
 - Silk Formers Training Centre, Hubli- Raipur
 - Silk Formers Training Centre, Thaver hunser, Chdrga
 - Silk Formers Training Centre, Mysore – KR.Pet
36. Telecommunication
- Regional Telecom Training Centre
37. Textile Department
- Waver Service Centre, Bangalore
 - Apperal Training And Design centre, Bangalore
 - Handloom Weavers Training Centre, Bagalkote
 - Power loom Service Centre, Bangalore
 - Power loom Service Centre, Doddaballapura,Bangalore
 - Power loom Service Centre, Gadag
38. Urban Development Department
- State Institute of Urban Development, Mysore
39. Water Department
- Water Shield Development Training Centre, Mysore
 - Water Shield Development Training Centre, Bijapur
40. Women and Child Development
- National Institute of Public cooperative and Child Development
